



UJWALA ACADEMY

(KAS/PSI/FDA/SDA/IBPS/SSC/RRB Exam Coaching Center)



ಭಾರತದಲ್ಲಿ ಏಡ್ಸ್ : ಭಾರತದಲ್ಲಿ ಏಡ್ಸ್ ಕಾಯಿಲೆ ಬಗ್ಗೆ ಪರಿಶೀಲನೆಗಾಗಿ ICMR(Indian Council of Medical Research)ಏಡ್ಸ್ ರೋಗಿಗಳ ಬಗ್ಗೆ ಮಾಹಿತಿಗಾಗಿ ಟಾಸ್ಕ್ ಫೋರ್ಸ್(Task Force)ಅನ್ನು ನೇಮಿಸಿದೆ. ಇದರ ಧ್ಯೇಯ ಈ ಕಾಯಿಲೆ ದೇಶದಲ್ಲಿ ಹರಡದಂತೆ ನೋಡಿಕೊಳ್ಳುವುದು. ನಾವು ಎಚ್ಚರಿಕೆಯಿಂದ ಹೆಚ್ಚು ತೊಂದರೆಗೊಳಗಾಗುವ ಗುಂಪು.

ಉದಾ: ಕೆಂಪು ದೀಪದ ಪ್ರದೇಶದಲ್ಲಿರುವವರು ಮತ್ತು ಸಲಿಂಗರತಿಗಳು ಮುಂತಾದವರು. ತಡ ಮಾಡದೆ ಹಲವು ಶಿಫಾರಸ್ಸು ಮಾಡಲಾಗಿರುವ ಮುನ್ನೂಚನಾ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಯನಿರತವಾಗದೆ, ವಿಳಂಬ ಮಾಡಿದಲ್ಲಿ ಸರ್ವನಾಶವಾಗುತ್ತದೆ. ರಕ್ತದಾನಿಗಳನ್ನು ಪರೀಕ್ಷೆಗೆ ಒಳಪಡಿಸಿ ಅವರ ರಕ್ತ ಕಲುಷಿತವಲ್ಲ ಸೋಂಕು ಹೊಂದಿಲ್ಲವೆಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು.

ಉಪಸಂಹಾರ : ಪ್ರಪಂಚದಲ್ಲಿ ಏಡ್ಸ್ ಕಾಯಿಲೆ ಹೆಚ್ಚು ಹೆಚ್ಚಾಗಿ ಹರಡಬಹುದು. ಆದರೆ ಅದರ ಬಗ್ಗೆ ಶಿಫಾರಸ್ಸು ಮಾಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದರಿಂದ ಏಡ್ಸ್‌ನ ಹರಡುವಿಕೆಯನ್ನು ಬಹುಮಟ್ಟಿಗೆ ತಡೆಗಟ್ಟಬಹುದು. ಇದಕ್ಕೆ ಔಷಧಗಳನ್ನು ಮತ್ತು ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ಈ ಕಾಯಿಲೆ ಪೂರಾ ನಾಶವಾಗುವವರೆಗೆ ನಡೆಯುತ್ತಿರಲೇ ಬೇಕು.

ಪ್ರಬಂಧ 16 : ಸಮಾಜದಲ್ಲಿ ಪೊಲೀಸರ ಪಾತ್ರ


ಮೂಲಭೂತವಾಗಿ ರಾಷ್ಟ್ರವನ್ನು ಸೈನಿಕರು ಕಾಯುತ್ತಾರೆ, ಸಮಾಜವನ್ನು ಪೊಲೀಸರು ಕಾಯುತ್ತಾರೆ ಎನ್ನುವ ಮಾತಿದೆ. ಇವರಿಬ್ಬರೂ ದಿನದ 24 ಗಂಟೆಗಳ ಕಾಲ ಕರ್ತವ್ಯನಿರತರೇ ಆಗಿರುತ್ತಾರೆ. ಯಾವುದೇ ಕ್ಷಣದಲ್ಲಿ ಆದರೂ ಕರ್ತವ್ಯದ ಕರೆಗೆ ಓಗೊಟ್ಟು ಇವರು ಹೊರಡಬೇಕಾಗುತ್ತದೆ. ಸದಾ ಕಾಲವೂ ಇವರು ಸನ್ನದ್ಧ ಸ್ಥಿತಿಯಲ್ಲಿಯೇ ಇರಬೇಕಾಗುತ್ತದೆ.

ಇಂದು ಬೆಳೆಯುತ್ತಿರುವ ಸಮಾಜದಲ್ಲಿ ಪೊಲೀಸರ ಜವಾಬ್ದಾರಿಗಳು ಕೂಡ ಹೆಚ್ಚಾಗುತ್ತಿವೆ. ಒಂದು ಸಮಾಜವು 3 ಹಂತಗಳಲ್ಲಿ ಬೆಳವಣಿಗೆ ಹೊಂದುತ್ತದೆ. ಪ್ರಾಥಮಿಕವಾಗಿ ಸಮಾಜದಲ್ಲಿ ಆರ್ಥಿಕ ಚಟುವಟಿಕೆಗಳು ಸೀಮಿತ ವ್ಯಾಪ್ತಿಯಲ್ಲಿರುತ್ತವೆ. ಸಂಪರ್ಕದ ಸಾಧ್ಯತೆಗಳು ಕಡಿಮೆ ಇರುತ್ತವೆ. ಅಂತಹ ಸಮಾಜದಲ್ಲಿ ಇರುವ ಸಂಪನ್ಮೂಲದಲ್ಲಿ ಬಹುಮಟ್ಟಿನ ತೃಪ್ತಿ ಇರುತ್ತದೆ. ತೃಪ್ತಿಗೆ ಸಿದ್ಧವಾದ ಸಮಾಜವು ಕೆಲವು ಮೌಲ್ಯಗಳಿಗೆ ಬದ್ಧವಾಗಿರುತ್ತದೆ. ಅದರ ಪರಿಣಾಮವಾಗಿ ಅವ್ಯವಹಾರಗಳು, ಅನೈತಿಕ ಚಟುವಟಿಕೆಗಳು, ಅಪರಾಧಿ ಮನೋಭಾವ ಮತ್ತು ಅಪರಾಧಿ ಪ್ರವೃತ್ತಿ ಕಡಿಮೆ ಪ್ರಮಾಣದಲ್ಲಿ ಇರುತ್ತವೆ. ಅಂತಹ ಸಮಾಜದಲ್ಲಿ ಪೊಲೀಸರ ಕಾರ್ಯನಿರ್ವಹಣೆ ತಕ್ಕ ಮಟ್ಟಿಗೆ ಇದ್ದರೆ ಸಾಕಾಗುತ್ತದೆ ಮತ್ತು ಮೌಲ್ಯಗಳು ಪೊಲೀಸರ ಕಾರ್ಯನಿರ್ವಹಣೆಗೆ ಸಾಕಷ್ಟು ಭದ್ರತೆಯನ್ನು ಒದಗಿಸುತ್ತವೆ.

ಈ ಹಂತವನ್ನು ದಾಟತೊಡಗಿದ ಸಮಾಜವು ಬೆಳವಣಿಗೆಯ ಪ್ರಕ್ರಿಯೆಗೆ ಹೆಚ್ಚು ಒಡ್ಡಿಕೊಳ್ಳುತ್ತಾ ಹೋಗುತ್ತದೆ. ಬೆಳೆಯತೊಡಗಿದ ಸಮಾಜದಲ್ಲಿ ಆರ್ಥಿಕ ಆಕಾಂಕ್ಷೆಗಳು ತೀವ್ರವಾಗಿರುತ್ತವೆ ಮತ್ತು ಅಂತಹ ಆರ್ಥಿಕ ಆಕಾಂಕ್ಷೆಗಳು ಸಾಮಾಜಿಕ ಮೌಲ್ಯಗಳನ್ನು ಮೀರಿ ಕಾರ್ಯನಿರ್ವಹಿಸತೊಡಗುತ್ತವೆ. ಸಂಪರ್ಕ ಜಾಲಗಳು ವ್ಯಾಪಕವಾಗಿ ಬಳಕೆಯಾಗುತ್ತವೆ. ಅಪರಾಧಿ ಮನೋಭಾವ ಮತ್ತು ಅಪರಾಧಿ ಪ್ರವೃತ್ತಿಯು



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ತೀವ್ರವಾಗಿದ್ದು ಸೂಕ್ಷ್ಮವೂ ಆಗಿರುತ್ತವೆ. ಇದನ್ನು ರೂಪಕಾತ್ಮಕವಾಗಿ ಹೇಳುವುದಾದರೆ ಬುದ್ಧಿವಂತರು ಇರುತ್ತಾರೆ. ಆದರೆ, ಬುದ್ಧಿವಂತಕೆಗಳು ಕೆಟ್ಟ ಕಾರ್ಯಗಳಿಗೆ ಬಳಕೆಯಾಗುವುದೂ ಹೆಚ್ಚಾಗಿರುತ್ತದೆ. ಇಂತಹ ಸಮಾಜದಲ್ಲಿ ಪೊಲೀಸರು ಬಲು ಕ್ರಿಯಾಶೀಲರೂ, ಸೂಕ್ಷ್ಮರೂ ಆಗಿದ್ದು ಸಮಾಜವು ಸಮರ್ಪಕವಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಲ್ಪಡುವಂತೆ ನೋಡಿಕೊಳ್ಳಬೇಕಾಗುತ್ತದೆ.

ಬೆಳವಣಿಗೆ ಹಂತ ಕ್ರಮಿಸಿದ ಬಳಿಕ ಸಮಾಜವು ಬೆಳೆದ ರೂಪದಲ್ಲಿ ಪ್ರಕಟವಾಗುತ್ತದೆ. ಆರ್ಥಿಕ ಸುಸ್ಥಿರತೆ ಮತ್ತು ಭದ್ರತೆ ಆ ಸಮಾಜದ ಲಕ್ಷಣವಾಗಿರುತ್ತದೆ. ಆದರೆ ಸಮಾಜವು ಸಂಪರ್ಕ ಸಾಧನಗಳನ್ನು ವಿವೇಕಯುತವಾಗಿ ಬಳಸಿಕೊಳ್ಳುತ್ತದೆ. ಸಮಾಜದಲ್ಲಿನ ಸ್ವಯಂ ಶಿಸ್ತುಕಂಡು ಬರುತ್ತದೆ. ಅಪರಾಧ ಮನೋಧರ್ಮ ಮತ್ತು ಅಪರಾಧ ಪ್ರವೃತ್ತಿಯು ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಸಮಾಜವು ಬೆಳವಣಿಗೆ ಹೊಂದಿದಾಗ ಬುದ್ಧಿವಂತಿಕೆಗಳು ಪಕ್ಷತೆಯೊಂದಿಗೆ ವಿವೇಚನೆಯ ರೂಪದಲ್ಲಿ ಪ್ರಕಟವಾಗುತ್ತದೆ. ಪ್ರಸ್ತುತ ಭಾರತೀಯ ಸಮಾಜವು ಒಂದು ಬೆಳೆಯುತ್ತಿರುವ ಸಮಾಜವಾಗಿದೆ. ಬೆಳೆಯುತ್ತಿರುವ ಸಮಾಜದ ಅಪರಾಧ ಪ್ರವೃತ್ತಿಗಳು ಜಾಸ್ತಿ ಇರುತ್ತವೆ. ಈ ಅಪರಾಧ ಪ್ರವೃತ್ತಿಯನ್ನು ಪೊಲೀಸರು 2 ರೀತಿಯಲ್ಲಿ ನಿರ್ವಹಿಸಬೇಕಾಗುತ್ತದೆ.

ಅಪರಾಧಿಗಳ ನಿರ್ವಹಣೆ : ಪೊಲೀಸರ ವಿಚಾರಕ್ಕೆ ಸಂಬಂಧಿಸಿದಂತೆ ಅಪರಾಧಿಗಳ ನಿರ್ವಹಣೆ ಎಂದರೆ, ಅದು ಅಪರಾಧಿಗಳನ್ನು ಪತ್ತೆ ಮಾಡಿ ಬಂಧಿಸಿ ನ್ಯಾಯಾಂಗದ ಸಮ್ಮುಖದಲ್ಲಿ ಹಾಜರುಪಡಿಸುವ ಪೊಲೀಸರ ಪ್ರಾಥಮಿಕ ಕರ್ತವ್ಯವಾಗಿದೆ. ಪೊಲೀಸರು ಅಪರಾಧಿಗಳ ಕಾರ್ಯಚರಣೆಯಲ್ಲಿರುವಾಗ ಅಪರಾಧಿಗಳ ಪರವಾಗಿ ಬರುವ ನಾನಾ ರೀತಿಯ ಒತ್ತಡಗಳಿಗೆ ಪೊಲೀಸರು ಮಣಿಯುವುದು ಅದರಿಂದಾಗಿ ಕಾನೂನಿನ ಹೊರತಾಗಿಯೂ ಪೊಲೀಸರನ್ನು ಮಣಿಸುವ ಹಲವು ಸಾಧ್ಯತೆಗಳು ಪ್ರಬಲವಾಗುತ್ತವೆ. ಅಂತಹ ಸಂದರ್ಭದಲ್ಲಿ ಪೊಲೀಸರ ಮೂಲ ಕರ್ತವ್ಯವನ್ನೇ ನಿರ್ವಹಿಸಲು ಸಾಧ್ಯವಾಗದೆ, ಪೊಲೀಸರ ಮೇಲೆ ಸಮಾಜಕ್ಕಿರುವ ನಂಬಿಕೆಯು ಹೊರಟು ಹೋಗುತ್ತದೆ. ಇಂತಹ ಸ್ಥಿತಿಯಲ್ಲಿ ಪೊಲೀಸರ ಇಚ್ಛಾಶಕ್ತಿಯು ಬಹು ಪ್ರಧಾನವಾಗಿದೆ. ಒತ್ತಡಗಳಿಗೆ ಮಣಿಯದೆ ಇರುವ ಮನೋಧರ್ಮವನ್ನು ಪೊಲೀಸರು ಬೆಳೆಸಿಕೊಳ್ಳಬೇಕಾಗಿದೆ.

ಇನ್ನು ಕೆಲವು ಸಂದರ್ಭಗಳಲ್ಲಿ ಪೊಲೀಸರೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಮುಂದಾಗುವುದು. ಇದು ಹಲವು ಅಚಾತುರ್ಯಗಳನ್ನು ಉಂಟು ಮಾಡುತ್ತದೆ. ವ್ಯಕ್ತಿಗೆ ಇರುವ ಸಂವಿಧಾನಿಕ ಹಕ್ಕನ್ನು ಹರಣ ಮಾಡಿಬಿಡುತ್ತದೆ. ಶಿಕ್ಷೆ ಕೊಡುವುದಕ್ಕಾಗಿಯೇ ಇರುವ ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆ ಹೊರಟು ಹೋಗುತ್ತದೆ. ಆದ್ದರಿಂದ ಪೊಲೀಸರು ಕಾನೂನಿನ ಚೌಕಟ್ಟಿನಿಂದ ಆಚೆಗೆ ಹೋಗಿ ಶಿಕ್ಷೆ ಕೊಡುವ ಪದ್ಧತಿಯನ್ನು ಕೈ ಬಿಡಬೇಕು. ಅಪರಾಧಿಗಳನ್ನು ಹಿಡಿಯುವ ತೀವ್ರತೆಯಲ್ಲಿ ಕೆಲವೊಂದು ಸಂದರ್ಭದಲ್ಲಿ ನಿರಪರಾಧಿಗಳಿಗೆ ತೊಂದರೆ ಕೊಡುತ್ತಾರೆ. ಈ ಸಮಸ್ಯೆಯು ಬಹಳ ಸಂಕೀರ್ಣವಾದದ್ದು. ಪೊಲೀಸರು ಆರೋಪಿಗಳನ್ನು ಪತ್ತೆ ಮಾಡುವವರಾಗಿರುತ್ತಾರೆಯೇ ಹೊರತು ಅಪರಾಧಿಗಳನ್ನಲ್ಲ. ನ್ಯಾಯಾಲಯವು ಆರೋಪಿಯನ್ನು ಅಪರಾಧಿಯೆಂದು ಘೋಷಿಸುವ ತನಕ ಆತ ಆರೋಪಿಯಷ್ಟೇ ಆಗಿರುತ್ತಾನೆ. ಆದ್ದರಿಂದ ಪೊಲೀಸರು ಆರೋಪಿಯನ್ನು ಗುರುತಿಸುವಾಗ ಆತ ಖಂಡಿತವಾಗಿಯೂ ಅಪರಾಧಿಯಾಗಿದ್ದಾನೆಯೇ ಎಂಬುದನ್ನು ಬಹುಮಟ್ಟಿಗೆ ಊಹಾತ್ಮಕ ವಿಶೇಷ ತಜ್ಞತೆಯು ಬೇಕಾಗುತ್ತದೆ. ಪೊಲೀಸರಲ್ಲಿ ಮಾನವನ ವರ್ತನೆಗಳನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡುವ ಸಾಮರ್ಥ್ಯವಿರಬೇಕು. ಯಾವ ನಿರಪರಾಧಿಗಳಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು.



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)


ವ್ಯಕ್ತಿಗಳಲ್ಲಿ ಕಾಣಿಸುವ ಅಪರಾಧಿಕ ಮನೋಪ್ರವೃತ್ತಿಯೇ ಅವರನ್ನು ಅಪರಾಧಿ ಕಾರ್ಯಗಳಿಗೆ ಪ್ರಚೋದಿಸುತ್ತವೆ. ಆದ್ದರಿಂದ ಅಪರಾಧಿ ಮನೋಪ್ರವೃತ್ತಿಯನ್ನು ನಿವಾರಿಸಿದರೆ ಅಪರಾಧಗಳು ನಿಯಂತ್ರಣಕ್ಕೆ ಬರುತ್ತವೆ. ಅಪರಾಧಿ ಮನೋ ಪ್ರವೃತ್ತಿಯನ್ನು ನಿರ್ವಹಿಸುವ ಸಾಧನಗಳು ಕಾನೂನಿನ ಭಯ ಮತ್ತು ಕಾನೂನಿನ ಅರಿವು. ಕಾನೂನಿನ ಭಯವು ತನ್ನಲ್ಲಿ ಇರುವ ಅಪರಾಧಿ ಪ್ರವೃತ್ತಿ ಇದ್ದರೂ ಸಹ ಅಪರಾಧ ಮಾಡಲು ಮುನ್ನುಗ್ಗದಂತೆ ವ್ಯಕ್ತಿಯನ್ನು ತಡೆಯುತ್ತದೆ. ಕಾನೂನಿನ ಕುರಿತ ಭಯವು ಅಪರಾಧಿ ಮನೋಪ್ರವೃತ್ತಿಯವರು ಸಿಕ್ಕಿಬೀಳದಂತೆ ಹೆಚ್ಚು ಬುದ್ಧಿವಂತಿಕೆಯಿಂದ ಅಪರಾಧವನ್ನು ಮಾಡುವುದಕ್ಕೂ ಪ್ರೇರೇಪಿಸಬಹುದು. ಕಾನೂನಿನ ಅರಿವಿನಿಂದ ವ್ಯಕ್ತಿಯ ವ್ಯಕ್ತಿತ್ವವು ಉನ್ನತೀಕರಣಗೊಳ್ಳುತ್ತದೆ. ಉನ್ನತ ಮಟ್ಟದ ವ್ಯಕ್ತಿತ್ವವು ಅಪರಾಧವನ್ನು ಮಾಡಲು ಮನಸ್ಸು ಮಾಡುವುದಿಲ್ಲ. ಹೆಚ್ಚು ಕಡಿಮೆ ಇದು ಪೊಲೀಸರು ನಿರ್ವಹಿಸಬೇಕಾದ ಸಾಮಾಜಿಕ ಶಿಕ್ಷಣದ ಕಾರ್ಯವಾಗಿದೆ.

ಪೊಲೀಸರು ಜನರ ವಿಶ್ವಾಸ ಪಡೆಯಬೇಕಾದರೆ ಪೊಲೀಸರು ಜನರನ್ನು ನೋಡುವ ಕ್ರಮವನ್ನು ಬದಲಾಯಿಸಿಕೊಳ್ಳಬೇಕು. ಉದಾಹರಣೆ ತೆಗೆದುಕೊಂಡರೆ ಒಬ್ಬ ವಾಹನ ಸವಾರ ಲೈಸೆನ್ಸ್ ಇಲ್ಲದೆ ವಾಹನ ಚಲಾಯಿಸುತ್ತಿರುವಾಗ ಪೊಲೀಸರು ಅವನನ್ನು ತಪಾಸಣೆ ನಡೆಸಲು ಶುರು ಮಾಡಿದರೆ ಕಾಲುಗಂಟೆ, ಅರ್ಧಗಂಟೆ ಅವನೊಂದಿಗೆ ವಾದ-ವಿವಾದ ಮಾಡಿಕೊಂಡಿರುತ್ತಾರೆ. ಅದೇ ವೇಳೆ ಮತ್ತೊಬ್ಬ ವಾಹನ ಸವಾರ ಬಂದು ತನ್ನೆಲ್ಲ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದರೆ, ಕಾನೂನನ್ನು ಪಾಲಿಸಿದ ವಾಹನ ಸವಾರನಿಗೆ ಕಿಂಚಿತ್ತೂ ಮಹತ್ವವನ್ನು ನೀಡದೆ ಕಳಿಸಿಬಿಡುತ್ತಾರೆ. ಅಂದರೆ, ಕಾನೂನನ್ನು ಪಾಲಿಸುವವರು ಪೊಲೀಸರ ದೃಷ್ಟಿಯಲ್ಲಿ ಮಹತ್ವವನ್ನು ಕಳೆದುಕೊಳ್ಳುತ್ತಾರೆ ಎಂಬುದಾಗಿದೆ. ಯಾರು ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೋ ಅವರನ್ನು ಕಾನೂನನ್ನು ಪಾಲಿಸದೆ ಇರುವವನ ಎದುರಿಗೇ ಮೆಚ್ಚಿಕೊಂಡು ಅಭಿನಂದಿಸಿ ಗೌರವಯುತವಾಗಿ ಮಾತನಾಡಿಸಿ ಕಳುಹಿಸಬೇಕು. ಆಗ ಕಾನೂನನ್ನು ಪಾಲಿಸುವವನಿಗೆ ತಾನು ಕಾನೂನಿಗೆ ಬದ್ಧನಾಗಿದ್ದರೆ ಅದಕ್ಕೆ ಮೆಚ್ಚುಗೆಗಳು ಸಿಗುತ್ತವೆ ಎಂಬ ಸಂದೇಶ ರವಾನೆಯಾಗುತ್ತದೆ. ಪೊಲೀಸರೊಂದಿಗೆ ವಿಶ್ವಾಸದಿಂದ ನಡೆದುಕೊಳ್ಳುತ್ತಾನೆ.

ಪೊಲೀಸರು ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಸಂಘ-ಸಂಸ್ಥೆಗಳು ಮುಂತಾದ ವೇದಿಕೆಗಳನ್ನು ಗಮನಕ್ಕೆ ತಂದುಕೊಳ್ಳಬೇಕು. ಅವುಗಳ ಮೂಲಕ ಕಾನೂನಿನ ಅರಿವು ಮತ್ತು ಮೌಲ್ಯಗಳ ಬದ್ಧತೆಯನ್ನು ಬೆಳೆಸುವ ತಿಳುವಳಿಕೆಗಳನ್ನು ನೀಡಬೇಕು. ಅಪರೂಪಕ್ಕೆ ಇಂತಹ ಕಾರ್ಯಗಳು ನಡೆಯುತ್ತವೆಯಾದರೂ ಅವು ಸಾಂಕೇತಿಕ ಉಪನ್ಯಾಸಕ್ಕೆ ಮುಕ್ತಾಯವಾಗುತ್ತವೆ. ವಾಸ್ತವಿಕವಾಗಿ ಅದು ಅನುಷ್ಠಾನಕ್ಕೆ ಬರುವಂತೆ ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಸಂಸ್ಥೆಗಳು ಮತ್ತು ಪೊಲೀಸ್ ಸ್ಟೇಷನ್‌ಗಳ ನಡುವಿನ ಬಾಂಧವ್ಯಗಳು ಸುಧಾರಿಸಬೇಕು.


ಒಟ್ಟಾರೆಯಾಗಿ ಹೇಳುವುದಾದರೆ ಬೆಳೆಯುತ್ತಿರುವ ಸಮಾಜದಲ್ಲಿ ಪೊಲೀಸರು ಕಾನೂನಿನ ಉಪಕರಣಗಳಾಗಿದ್ದರಷ್ಟೇ ಸಾಲದು, ವಿಶಾಲ ವ್ಯಾಪ್ತಿಯ ಸಾಮಾಜಿಕ ಹಿನ್ನೆಲೆಗಳನ್ನು ಅರ್ಥ ಮಾಡಿಕೊಂಡಿರುವ ಪ್ರಬುದ್ಧವಾಗಿ ಯೋಜನೆ ಮಾಡುವ ಕಾನೂನಿನ, ನ್ಯಾಯದ ಅರಿವು ಇರುವ ಸಂವೇದನಾಶೀಲ ವ್ಯಕ್ತಿಗಳಾಗಬೇಕು.

ಪ್ರಬಂಧ 17: ಇ-ಆಡಳಿತ: ಸಮಯದ ಉಳಿತಾಯ



UJWALA ACADEMY

(KAS/PSI/FDA/SDA/IBPS/SSC/RRB Exam Coaching Center)



“ಸರ್ಕಾರದ ಕೆಲಸ ದೇವರ ಕೆಲಸ”

ಈ ಉಕ್ತಿಯಂತೆ ಸರ್ಕಾರದ ಕೆಲಸ ಮಾಡುವ ಪ್ರತಿಯೊಬ್ಬರೂ ಹೇಳುವ ಮಾತಾಗಿದೆ. ದೇವರ ಹೆಸರು ಹೇಳಿಕೊಂಡು ಕುರುಡು ಕಾಂಚಾಣವನ್ನು ಅದೆಷ್ಟೋ ಜನ ತಮ್ಮ ಮನೆಗೆ ಲಕ್ಷ್ಮಿ ದೇವಿಯ ರೂಪದಲ್ಲಿ ಕರೆದುಕೊಂಡು ಹೋಗುವರು, ಇನ್ನು ಕೆಲವರು ನಿಜವಾದ ದೇವರು ನಾವು ಮಾಡುವ ಕರ್ತವ್ಯದಲ್ಲಿಯೇ ಅಡಗಿದೆ ಎಂದು ಹೇಳಿ ತಾವು ಮಾಡುವ ಕೆಲಸ ನಿಷ್ಠೆಯಿಂದ ಮಾಡುವವರು ಇದ್ದಾರೆ. ಹೀಗಿರುವಾಗ ಸಾರ್ವಜನಿಕರು ತಮ್ಮ ಕೆಲಸಗಳು ಮಾಡಿಕೊಳ್ಳಲು ಹೋದಾಗ ಯಾವುದೋ ಒಂದು ನೆಪ ಹೇಳಿ ಕೆಲಸವನ್ನು ಮುಂದೆ ಹಾಕುತ್ತಿದ್ದರು. ಹೀಗೆ ನಡೆಯುತ್ತಿರುವ ಸರ್ಕಾರದ ಕೆಲಸವನ್ನು ಸಾರ್ವಜನಿಕರ ಬಳಿ ಕೊಂಡೊಯಲು ಇ-ಆಡಳಿತವನ್ನು ಜಾರಿಗೆ ತಂದಿತು. ಕಳೆದ ಶತಮಾನದ ತೊಂಭತ್ತರ ದಶಕದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳು ಅಗಣಿತ. ಸಂಪರ್ಕ ಉಪಗ್ರಹ ತಂತ್ರಜ್ಞಾನದ ಪರಿಣಾಮ ಮಾಹಿತಿಗಳ ಕ್ಷಿಪ್ರ ರವಾನೆ ಜಗತ್ತಿನ ಎಲ್ಲಾ ವ್ಯವಹಾರಗಳ ಮೇಲೆ ಪರಿಣಾಮ ಬೀರಿದೆ. ನಿಸ್ತಂತು ಸಂಪರ್ಕ ಮಾಧ್ಯಮವನ್ನು ಎಷ್ಟರಮಟ್ಟಿಗೆ ವ್ಯಾಪಿಸಿದೆ ಎಂದರೆ ಕಛೇರಿ ವ್ಯವಹಾರಗಳು ಕಾಗದರಹಿತ ಸ್ವರೂಪವನ್ನು ಪಡೆಯುವ ಸಾಧ್ಯತೆ ಸೃಷ್ಟಿಯಾಗಿದೆ.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಕರ್ನಾಟಕದಲ್ಲಿ ಆಡಳಿತ ವ್ಯವಸ್ಥೆಯ ಆಧಾರ ಸ್ತಂಭಗಳಾಗಿವೆ. ಆಡಳಿತದ ಒಟ್ಟಾರೆ ನಿರ್ವಹಣೆ ಕಾರ್ಯಾಂಗದ ಹೊಣೆಗಾರಿಕೆಯಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ತಮ್ಮ ಹೊಣೆಗಾರಿಕೆಯನ್ನು ಕಾಲಕಾಲಕ್ಕೆ ನಿರ್ವಹಿಸುತ್ತ ವ್ಯವಸ್ಥೆಯನ್ನು ಶಿಸ್ತಿನಿಂದ ಕಾರ್ಯ ನಡೆಸುವ ಪ್ರವೃತ್ತಿ ಸ್ವಾತಂತ್ರ್ಯ ಪೂರ್ವದಿಂದಲೂ ಕರ್ನಾಟಕದಲ್ಲಿ ನಡೆದುಬಂದಿದೆ. ಸರ್ಕಾರದ ಸಿಬ್ಬಂದಿಯಾಗಿ ನೇಮಕವಾಗುವವರು ಅರ್ಹತೆ ಮತ್ತು ಪ್ರಾಮಾಣಿಕತೆಯಲ್ಲಿ ದಕ್ಷರಾಗಿರಬೇಕು ಎಂದು ಮೈಸೂರು ಸಂಸ್ಥಾನದ ಹೆಮ್ಮೆಯ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಅವರು ಪ್ರತಿಪಾದಿಸುತ್ತ ಬಂದಿದ್ದರು. ಸರ್ಕಾರದ ಸೇವೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ವಿಷಯದಲ್ಲಿ ರಾಜಿಯಾಗುವುದಕ್ಕೆ ಸಾಧ್ಯವಿಲ್ಲವೆಂದು ದಿವಾನ ಹುದ್ದೆಯನ್ನು ತ್ಯಜಿಸಲು ಅವರು ಮುಂದಾಗಿದ್ದ ಐತಿಹಾಸಿಕ ಘಟನೆ ಆಡಳಿತ ವ್ಯವಸ್ಥೆಯನ್ನು ಗುಣಾತ್ಮಕವಾಗಿ ಇಟ್ಟುಕೊಳ್ಳಬೇಕು ಎಂದು ಹಿಂದಿನ ತಲೆಮಾರಿನ ಆಡಳಿತಗಾರರ ಕರ್ತವ್ಯಬದ್ಧತೆಗೆ ನಿದರ್ಶನವಾಗಿದೆ. ಇವರ ನಂತರ ವಿವಿಧ ರಾಜಕೀಯ ಪಕ್ಷಗಳು ರಾಜ್ಯದ ಅಧಿಕಾರ ಚುಕ್ಕಾಣಿಯನ್ನು ಹಿಡಿದಿವೆ. ಯಾವುದೇ ಪಕ್ಷ ಅಧಿಕಾರ ನಡೆಸಿದರೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಆಡಳಿತ ನಡೆಯುವಂತೆ ಕಾರ್ಯಾಂಗ ಎಚ್ಚರ ವಹಿಸಿದೆ.

ಸರ್ಕಾರದ ಪ್ರತಿಯೊಂದು ನಿರ್ಧಾರಗಳು, ಯೋಜನೆಗಳು ಜನತೆಗೆ ಕ್ಷಿಪ್ರವಾಗಿ ತಲುಪಬೇಕು ಮತ್ತು ಅದು ಪಾರದರ್ಶಕವಾಗಿರಬೇಕು ಎಂಬ ಇ-ಆಡಳಿತದ ಉದ್ದೇಶ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದಲ್ಲಿ ಕಾರ್ಯದರ್ಶಿ ಹುದ್ದೆಯನ್ನು ರೂಪಿಸುವ ಮೂಲಕ ಇ-ಆಡಳಿತ ಸಚಿವಾಲಯವನ್ನು ಸ್ಥಾಪಿಸಿದೆ. ಇ-ಆಡಳಿತದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಒಂದಕ್ಕಿಂತ ಹೆಚ್ಚಿನ ಇಲಾಖೆಗಳನ್ನು ಸೇರಿಸಿ ಸಾರ್ವಜನಿಕರ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸುವುದು ಮತ್ತು ಜನ ಸಾಮಾನ್ಯರಿಗೆ ಕ್ಷಿಪ್ರಕರವಾಗಿರದೆ ಸುಲಭವಾಗಿ ಕೈಗೆಟುವುದು ಇ-ಆಡಳಿತದ ಇನ್ನೊಂದು ಉದ್ದೇಶ.



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಕಂದಾಯ ಭೂಮಿ, ಖಜಾನೆ, ಇ-ಸಂಗ್ರಹಣೆ, ಮಾನವ ಸಂಪನ್ಮೂಲದ ವ್ಯವಸ್ಥಿತ ಬಳಕೆ, ನ್ಯಾಯಾಂಗ, ಕೃಷಿ, ಸಾರಿಗೆ, ನಗರಾಭಿವೃದ್ಧಿ, ಆಹಾರ ಮತ್ತು ನಾಗರಿಕ ಸರಬರಾಜು ಇತ್ಯಾದಿ ಇಲಾಖೆಗಳಿಗೆ ಸಂಬಂಧಿಸಿ ತ್ವರಿತ ಸೇವೆಗೆ ಬೃಹತ್ ಸಂಪರ್ಕ ಜಾಲವಾಗಿದೆ. ಧ್ವನಿ ಮತ್ತು ದೃಶ್ಯ ಸಂವಹನದ ತಾಂತ್ರಿಕತೆ (ವಿಡಿಯೋ ಕಾನ್ಫರೆನ್ಸ್) ಒಳಗೊಂಡಿರುವ ಕಾರಣ ರಾಜ್ಯದ ಯಾವುದೇ ಭಾಗದ ಮಾಹಿತಿಯನ್ನು ಕ್ಷಣದಲ್ಲಿಯೇ ಪಡೆದುಕೊಳ್ಳಬಹುದಾಗಿದೆ.

ಮಾನವ ಸಂಪನ್ಮೂಲ ವ್ಯವಸ್ಥೆ ಪದ್ಧತಿ : ಇ-ಆಡಳಿತ ಬರುವ ಮುಂಚೆ ಎಲ್ಲಾ ಕ್ಷೇತ್ರಗಳಲ್ಲಿ ವೇತನ ಬಟವಾಡೆ ಮತ್ತು ನೌಕರರ ಪಿಂಚಣಿಯನ್ನು ಪಡೆದುಕೊಳ್ಳು ಹರಸಾಹಸ ಮಾಡಬೇಕಾಗುತ್ತಿತ್ತು. ಇ-ಆಡಳಿತ ವ್ಯವಸ್ಥೆ ಬಂದ ಮೇಲೆ ಎಲ್ಲಾ ಸರ್ಕಾರಿ ನೌಕರರಿಗೆ ವಿದ್ಯುನ್ಮಾನ ಜಾಲದ ಮುಖಾಂತರ ವೇತನ ಬಟವಾಡೆ ಮಾಡುತ್ತಿದ್ದಾರೆ. ಅಲ್ಲದೆ ಎಲ್ಲಾ ಸರ್ಕಾರಿ ನೌಕರರ ಸೇವಾ ಪುಸ್ತಕಗಳಲ್ಲಿನ ಮಾಹಿತಿ ವಿವರಗಳನ್ನು ಗಣಕೀಕರಣ ಮಾಡಲಾಗಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಸರ್ಕಾರಿ ನೌಕರರ ಪಿಂಚಣಿಯು ಅವರ ನಿವೃತ್ತಿಯಾದ ದಿನವೇ ವಿತರಣೆಯಾಗದು.

ಆಧಾರ್ ಯೋಜನೆ : ದೇಶದ ಬಹು ಮಹತ್ವಾಕಾಂಕ್ಷಿಯ ಯೋಜನೆಯಾದ ಆಧಾರ್ ಯೋಜನೆಯನ್ನು 2010ರಿಂದ ಆರಂಭಿಸಲಾಗಿದೆ. ರಾಜ್ಯದ ಎಲ್ಲಾ ನಿವಾಸಿಗಳಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡುವ ಸರ್ಕಾರದ ಯೋಜನೆ. ಈ ಯೋಜನೆ ಪ್ರತಿನಿತ್ಯ ಜನಿಸುವ ಪ್ರತಿ ಮಗುವಿಗೂ ಅನ್ವಯಿಸುವುದರಿಂದ ನಿರಂತರವಾಗಿ ನಡೆಯುವ ಕಾರ್ಯವಾಗಿದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯುವುದಕ್ಕೆ ಆಧಾರ್ ಗುರುತಿನ ಚೀಟಿ ಹೊಂದುವುದು ಕಡ್ಡಾಯಗೊಳಿಸಲಾಗಿದೆ. ಈ ಯೋಜನೆಯಿಂದಾಗಿ ನಾಗರಿಕ ಸೇವೆಗಳು ಯಾರಿಗೆ ತಲುಪಬೇಕಾಗಿದೆಯೋ, ಅವರಿಗೆ ನೇರವಾಗಿ ತಲುಪಿಸುವ ಕೆಲಸ ಅತ್ಯಂತ ಪರಿಣಾಮಕಾರಿ ಮತ್ತು ವ್ಯವಸ್ಥಿತವಾಗಿ ಜರುಗುತ್ತಿದೆ.

ಉದಾ : ಬ್ಯಾಂಕ್ ಖಾತೆಗೆ ಆಧಾರ್ ನೊಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಇ-ಫಾರ್ಮ್ : ವಿದ್ಯುನ್ಮಾನ ನಮೂನೆಗಳ ಯೋಜನೆಯಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳು ಸಾರ್ವಜನಿಕರಿಗೆ ನೀಡುವ ಸೌಲಭ್ಯ ಮತ್ತು ಸೇವೆಗಳಿಗೆ ಸಂಬಂಧಿಸಿದಂತೆ ಇ-ಫಾರ್ಮ್ ಮೂಲಕ ನಮೂನೆಗಳನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ. ಈ ಯೋಜನೆಯಿಂದ ಸಾರ್ವಜನಿಕರು ಯಾವ ಸಮಯದಲ್ಲಾದರೂ ಎಲ್ಲಿಂದಾದರೂ ಸರ್ಕಾರಿ ಸೇವೆಗಳನ್ನು ಪಡೆಯಬಹುದಾಗಿದೆ.

ವಿವಿಧ ಇಲಾಖೆಗಳ ಇ-ಆಡಳಿತ ಯೋಜನೆಗಳ ಸಮರ್ಪಕ ರಚನೆ, ಅನುಮೋದನೆ ಮತ್ತು ಅನುಷ್ಠಾನಗಳ ಬಗ್ಗೆ ಕಾರ್ಯ ವಿಧಾನವನ್ನು ನಿಗದಿಪಡಿಸಲಾಗಿದೆ. ಈ ಕಾರ್ಯ ವಿಧಾನದನ್ವಯ ಪ್ರತಿ ಇಲಾಖೆಯು ಆಯಾ ವರ್ಷದಲ್ಲಿ ಕೈಗೊಳ್ಳುವ ಘನಕೀಕರಣ ಯೋಜನೆಗಳನ್ನು ಒಳಗೊಂಡ ಇ-ಆಡಳಿತ ವಾರ್ಷಿಕ ಕ್ರಿಯಾ ಯೋಜನೆಯನ್ನು ತಯಾರಿಸಬೇಕಾಗಿರುತ್ತದೆ.

ಮಾಹಿತಿ ತಂತ್ರಜ್ಞಾನದ ಮೂಲಭೂತ ಸೌಲಭ್ಯಗಳನ್ನು ಸೃಜಿಸುವುದರಲ್ಲಿ ಆಗಬಹುದಾದ ನಕಲನ್ನು ತಡೆಗಟ್ಟಲು ಮತ್ತು ರಾಜ್ಯ ಮಾಹಿತಿ ಕೇಂದ್ರದಂತಹ ಈಗಾಗಲೇ ಸ್ಥಾಪಿಸಲ್ಪಟ್ಟ ಮಾಹಿತಿ ತಂತ್ರಜ್ಞಾನ ಸೌಲಭ್ಯಗಳಿಂದ ಹೆಚ್ಚಿನ ಉಪಯುಕ್ತತೆಗೆ ಅನುಕೂಲವಾಗುತ್ತದೆ. ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಕಲ್ಪಿಸಿದ ವ್ಯವಸ್ಥೆ ತುಂಬಾ ಅನುಕೂಲವಾಗಿದೆ. ವಿವಿಧ ಸೇವೆಗಳ ಶುಲ್ಕಗಳನ್ನು ಯಾವುದೇ ಹೊತ್ತಿನಲ್ಲಿ ಪಾವತಿಸುವಂತಹ ವ್ಯವಸ್ಥೆ ತುಂಬಾ ಜನಪರವಾದ ಉಪಕ್ರಮವಾಗಿದೆ. ರೈತರ ಜಮೀನಿಗೆ ಸಂಬಂಧಿಸಿದ



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಪಹಣಿ ಪಡೆಯಲು, ನಿವೇಶನ ನೊಂದಣಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದು ಇ-ಆಡಳಿತದ ಹೆಗ್ಗಳಿಕೆ.

ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಆಗಿರುವ ಆವಿಷ್ಕಾರಗಳನ್ನು ಆಡಳಿತದ ವಿವಿಧ ಹಂತಗಳಲ್ಲಿ ಅಳವಡಿಸಿಕೊಂಡಿರುವ ಕರ್ನಾಟಕದ ಆಡಳಿತ ವ್ಯವಸ್ಥೆಯಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೆಲಸವು ಹಗುರವಾಗಿದೆ. ಪ್ರವಾಸ ಮಾಡದೆಯೇ ರಾಜ್ಯದ ಯಾವುದೇ ಮೂಲೆಯ ಪ್ರದೇಶ ಸಾಕ್ಷಾತ್ ಪರಿಸ್ಥಿತಿಯನ್ನು ಗಮನಿಸಬಹುದಾಗಿದೆ ಮತ್ತು ಅಲ್ಲಿನ ವ್ಯಕ್ತಿಗಳೊಂದಿಗೆ ನೇರವಾಗಿ ಸಂವಾದ ಮಾಡಬಹುದಾಗಿದೆ. ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ದಾಖಲಿಸಿಕೊಳ್ಳಬಹುದಾಗಿದೆ. ಪ್ರತಿ ಫಲಾನುಭವಿಯ ಮಾಹಿತಿ ಗಣಕ ಯಂತ್ರದ ಜಾಲದಲ್ಲಿದ್ದರೆ, ಒಬ್ಬರ ಹೆಸರಿನಲ್ಲಿ ಇನ್ನೊಬ್ಬರು ಸರ್ಕಾರಿ ಸೌಲಭ್ಯಗಳನ್ನು ಪಡೆಯುವುದನ್ನು ತಪ್ಪಿಸಬಹುದಾಗಿದೆ. ಪಡಿತರ ಚೀಟಿ, ಮತದಾರರ ಚೀಟಿ, ಇತ್ಯಾದಿ ಗುರುತು ಪತ್ರಗಳನ್ನು ವಿತರಿಸುವುದು ಸುಲಭವಾಗಿದೆ.

ಒಟ್ಟಾರೆಯಾಗಿ ಕರ್ನಾಟಕದಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೆ ಬಂದಿದ್ದರಿಂದ ಭ್ರಷ್ಟಾಚಾರ ಸ್ವಲ್ಪ ಮಟ್ಟಿಗಾದರೂ ಕಡಿಮೆ ಮಾಡಿದೆ. ಜನ ಸ್ನೇಹಿಯಾದ ಆಡಳಿತ ಅನುಷ್ಠಾನದಲ್ಲಿದ್ದರೂ ಅಕ್ರಮ ವ್ಯವಹಾರಗಳು, ಕಾನೂನು ಉಲ್ಲಂಘನೆಗಳು, ಸ್ವಜನ ಪಕ್ಷಪಾತ, ಅಧಿಕಾರ ದುರುಪಯೋಗದಂತಹ ಪ್ರಕರಣಗಳು ಇನ್ನೂ ಕೆಲ ಹಂತಗಳಲ್ಲಿ ಕಂಡುಬರುತ್ತಿದೆ. ಆಡಳಿತ ಯಂತ್ರವನ್ನು ಆಧುನಿಕರಣಗೊಳಿಸಿದರಷ್ಟೇ ಸಾಲದು, ಅದನ್ನು ನಿರ್ವಹಿಸುವವರು ಕೂಡ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ನಿಖರತೆಗೆ ಅನುಗುಣವಾದ ಕಾನೂನಿನ ಗೌರವ, ನಿಯಮಗಳ ಪಾಲನೆ ಮತ್ತು ಪ್ರಾಮಾಣಿಕತೆಯಂಥ ನಡವಳಿಕೆಗಳನ್ನು ವೃತ್ತಿ ಬದುಕಿನಲ್ಲಿ ಅನುಸರಿಸಿದರೆ 'ಇ-ಆಡಳಿತ' ನಿಜಕ್ಕೂ ಜನ ಸ್ನೇಹಿಯಾಗುತ್ತದೆ.

ಪ್ರಬಂಧ 18 : ಪ್ಲಾಸ್ಟಿಕ್ ತ್ಯಾಜ್ಯ

ಮಾನವನ ವೈಜ್ಞಾನಿಕ ಸಾಧನೆಯು,


ತಾಯಿಯ ಎದೆ ಹಾಲಿನಂತಿರಬೇಕೇ ವಿನಃ

ವಿಷದಂತಲ್ಲ.

ಪ್ರಸ್ತಾವನೆ : ಆಧುನಿಕ ಸಮಾಜದಲ್ಲಿ ತ್ಯಾಜ್ಯ ನಿರ್ವಹಣೆ ಪರಿಸರದ ಒಂದು ಪ್ರಮುಖ ಸವಾಲೆನಿಸಿದೆ. ಅದಕ್ಕಾಗಿಯೇ ಸುಸ್ಥಿರ ಅಭಿವೃದ್ಧಿ ಸಾಧಿಸುವ ನಿಟ್ಟಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಸಮನ್ವಯಕ್ಕೆ ಪ್ರಯತ್ನದ ಅಗತ್ಯವಿದೆ. 'ಅವಶ್ಯಕತೆಯೇ ಅನ್ವೇಷಣೆಯ ಮಾತೆ' ಎಂಬ ನಾಣ್ಯದಿಯಂತೆ ಹೊಸ ಹೊಸ ಅವಶ್ಯಕ ವಸ್ತುಗಳನ್ನು ಅನ್ವೇಷಣೆ ಮಾಡುವುದು ಸಹಜ ಗುಣ ಆದರೆ ಮಾನವನ ಹೊಸ ಆವಿಷ್ಕಾರದ ದಾಹ



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ದಿನೇ ದಿನೇ ಹೆಚ್ಚಾದಂತೆ, ಹೊಸ ಹೊಸ ಸಮಸ್ಯೆಗಳಿಗೆ ಹೆಚ್ಚಾಗಿಲನ್ನು ತೆರೆದು ಹಾದಿ ಮಾಡಿಕೊಡುತ್ತಿರುವುದು ಶೋಚನೀಯ ಸಂಗತಿ.

ಪ್ರಕ್ರಿಯಾ ಹಂತಗಳಲ್ಲಿ ಮೃದುತ್ವವನ್ನು ಹೊಂದುವ ಪಾಲಿಮರ್‌ಗಳನ್ನು ಪ್ಲಾಸ್ಟಿಕ್‌ಗಳೆನ್ನುತ್ತೇವೆ. ಪ್ಲಾಸ್ಟಿಕ್ ಸಾವಯವ ವಸ್ತುಗಳ ಪಾಲಿಮರೀಕರಣದ ಉತ್ಪಾದಿಸಿದ ಸಿಂಥೆಟಿಕ್ ವಸ್ತುವಾಗಿದ್ದು ಬಿಸಿಯಾಗಿದ್ದಾಗ ನಿಶ್ಚಿತ ಆಕಾರಕ್ಕೆ ಎರಕ ಒಯ್ಯಬಹುದು.

❖ ಪ್ಲಾಸ್ಟಿಕ್‌ಗಳಲ್ಲಿ ಎರಡು ವಿಧ :

1. **ಥರ್ಮೋಪ್ಲಾಸ್ಟಿಕ್** : ಕೆಲವು ಪ್ಲಾಸ್ಟಿಕ್‌ಗಳು ಕಾಯಿಸಿದಾಗ ಮೆದುವಾಗುತ್ತವೆ ಮತ್ತು ತಣಿಸಿದಾಗ ಗಡುಸಾಗುತ್ತವೆ. ಅವುಗಳನ್ನು ಕಾಯಿಸಿ ಪುನಃ ಪುನಃ ಎರಕ ಹೊಯ್ಯಬಹುದು. ಈ ರೀತಿ ಕಾಯಿಸಿದಾಗ ಮೆದುವಾಗಿ ಆಕಾರವನ್ನು ಕಳೆದುಕೊಳ್ಳುವ ಪ್ಲಾಸ್ಟಿಕ್‌ಗಳನ್ನು ಥರ್ಮೋಪ್ಲಾಸ್ಟಿಕ್‌ಗಳೆನ್ನುತ್ತೇವೆ.

ಉದಾ : ಪಾಲಿ ವಿನೈಲ್ ಕ್ಲೋರೈಡ್ (PVC), ಪಾಲಿಸ್ಟೀನ್


2. **ಥರ್ಮೋಸೆಟಿಂಗ್ ಪ್ಲಾಸ್ಟಿಕ್** : ಕಾಯಿಸಿದಾಗ ನಿಶ್ಚಿತ ಆಕಾರವನ್ನು ಪಡೆದು ತಣಿಸಿದಾಗ ಶಾಶ್ವತ ಗಡುಸುತನ ಹೊಂದುವ ಪ್ಲಾಸ್ಟಿಕ್‌ಗಳನ್ನು ಥರ್ಮೋಸೆಟಿಂಗ್ ಪ್ಲಾಸ್ಟಿಕ್‌ಗಳೆನ್ನುತ್ತೇವೆ.

ಉದಾ : ಬೆಕಲೈಟ್, ಸಿಲಿಕೋನ್‌ಗಳು, ಎಪಾಕ್ಸಿ ರಾಳಗಳು.

❖ ನಾವು ಬೇರೆ ಬೇರೆ ಸಂದರ್ಭಗಳಲ್ಲಿ ಬೇರೆ ಬೇರೆ ಪ್ಲಾಸ್ಟಿಕ್‌ಗಳನ್ನು ಬಳಸುತ್ತೇವೆ. ಅವುಗಳು ನಮ್ಮ ನಿತ್ಯಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ :


- * ಥರ್ಮೋಪ್ಲಾಸ್ಟಿಕ್‌ಗಳು ಬಿಸಿಯಾಗಿದ್ದಾಗ ಬೇಕಾದ ಆಕಾರಕ್ಕೆ ಮತ್ತು ಗಾತ್ರಕ್ಕೆ ಎರಕ ಹಾಕಬಹುದು.
- * ಹೆಚ್ಚಿನ ಖರ್ಚಿಲ್ಲದೆ ಹಗುರ ಹಾಗೂ ಬೇರೆ ಬೇರೆ ಬಣ್ಣಗಳಲ್ಲಿ ದೊರೆಯುತ್ತವೆ.
- * ಅವುಗಳ ಬೆಲೆ ಲೋಹಗಳಿಗಿಂತ ಕಡಿಮೆ.
- * ಅವುಗಳು ಗಟ್ಟಿಯಾಗಿರುತ್ತವೆ, ಬಾಳಿಕೆ ಬರುತ್ತವೆ, ತುಕ್ಕು ಹಿಡಿಯುವುದಿಲ್ಲ.
- * ಅವುಗಳು ಅವಾಹಕ ವಸ್ತುಗಳು ಅಂದರೆ ಶಾಖ ಮತ್ತು ವಿದ್ಯುತ್ ವಾಹಕಗಳಲ್ಲ.
- * ಅವು ಸುಲಭವಾಗಿ ಉಷ್ಣದ ಪ್ರಭಾವಕ್ಕೊಳಗಾಗುತ್ತವೆ. ಅವುಗಳ ದ್ರವನ ಬಿಂದು ಬಹಳ ಕಡಿಮೆ.
- * ಪಾರದರ್ಶಕ ಪ್ಲಾಸ್ಟಿಕ್ ಲಭ್ಯ.
- * ಅವುಗಳ ನಶಿಸಿಕೆ ಕಡಿಮೆ.
- * ಅವುಗಳ ಭೌತಿಕ ಲಕ್ಷಣಗಳನ್ನು ಬದಲಿಸಿ ಅಗತ್ಯಕ್ಕೆ ತಕ್ಕಂತೆ ರೂಪಿಸಬಹುದು.

❖ ಪ್ಲಾಸ್ಟಿಕ್ ಖಚಿತವಾಗಿ ನಮ್ಮ ಸ್ನೇಹಿತ, ಆದರೆ ಅವಶ್ಯಕ ಕೆಡಕು ಏಕೆಂದರೆ,



UJWALA ACADEMY

(KAS/PSI/FDA/SDA/IBPS/SSC/RRB Exam Coaching Center)



- * ಪ್ಲಾಸ್ಟಿಕ್‌ಗಳನ್ನು ಉರಿಸುವುದರಿಂದ ವಾತಾವರಣಕ್ಕೆ ವಿಷಾನಿಲಗಳು ಸೇರ್ಪಡೆಯಾಗಿ ವಾಯು ಮಾಲಿನ್ಯ ಉಂಟಾಗುತ್ತದೆ.
- * ಪರಿಸರವನ್ನು ಸಂರಕ್ಷಿಸಲು 'ಪ್ಲಾಸ್ಟಿಕ್' ಅನ್ನು ಬೇಡ ಎನ್ನಿರಿ.
- * ಜೈವಿಕ ವಿಘಟನೆ ಹೊಂದಿದ ಪ್ಲಾಸ್ಟಿಕ್‌ಗಿಂತ, ಜೈವಿಕ ವಿಘಟನೆಗೆ ಒಳಪಡುವ ಪ್ಲಾಸ್ಟಿಕ್ ಬಳಸುವುದು ಉತ್ತಮ.
- * ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಪುನರ್ ಬಳಕೆಗಾಗಿ ಶುಷ್ಕವಾಗಿ ಮತ್ತು ಸ್ವಚ್ಛವಾಗಿರಿಸಿರಿ.
- * ಪ್ಲಾಸ್ಟಿಕ್‌ನಿಂದ ಉಂಟಾಗುವ ಪರಿಸರ ಮಾಲಿನ್ಯತೆಯನ್ನು ಕಡಿಮೆ ಮಾಡಲು ಈ ಕೆಳಗಿನ ನಾಲ್ಕು ತತ್ವಗಳನ್ನು ಅನುಸರಿಸಿ ಅಲ್ಲದೆ ಅನುಷ್ಠಾನಕ್ಕೆ ತನ್ನಿ, ಕಡಿಮೆ ಮಾಡಿ (Reduce), ಪುನರ್ ಬಳಕೆ ಮಾಡಿ (Reuse), ಮರುಚಕ್ರೀಕರಣ (Recycle) & ಪುನಶ್ಚೇತನ (Recover).

❖ ಪ್ಲಾಸ್ಟಿಕ್ ತ್ಯಾಜ್ಯ(ಕೈ ಬಳಕೆ ಮತ್ತು ನಿರ್ವಹಣೆ) ನಿಯಮಗಳು-2011 :

ಪರಿಸರ ಮತ್ತು ಅರಣ್ಯ ಮಂತ್ರಾಲಯ, ಪುನರುತ್ಪಾದಿಸಿದ ಪ್ಲಾಸ್ಟಿಕ್ (ಉತ್ಪಾದನೆ ಹಾಗೂ ಬಳಕೆ) ನಿಯಮಗಳು-1999ರ ಬದಲಾಗಿ ಪ್ಲಾಸ್ಟಿಕ್ ತ್ಯಾಜ್ಯ(ಕೈ ಬಳಕೆ ಮತ್ತು ನಿರ್ವಹಣೆ)ನಿಯಮಗಳು, 2011ನ್ನು ಜಾರಿಗೆ ತಂದಿತು. ಈ ನಿಯಮಗಳು ನಾಗರಿಕ ಸಮಾಜ, ಕೈಗಾರಿಕೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನೊಳಗೊಂಡು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಗೆ ಒಂದು ವಿಸ್ತೃತವಾದ ತಳಹದಿಯನ್ನು ಹಾಕಿಕೊಟ್ಟಿತು.

- * ಪುನರುತ್ಪಾದಿಸಿದ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಕೈ ಚೀಲ, ಪಾತ್ರೆಗಳನ್ನು ದಾಸ್ತಾನು ಮಾಡಲು, ಸಾಗಿಸಲು, ಚಿಕಿತ್ಸೆಗೆ ಬಳಸಲು ಅಥವಾ ಆಹಾರದ ವಸ್ತುಗಳನ್ನು ಕಟ್ಟಡಲು ಬಳಸುವುದನ್ನು ನಿಷೇಧಿಸಲಾಗಿದೆ.
- * ಪುನರುತ್ಪಾದಿಸಿದ ಪ್ಲಾಸ್ಟಿಕ್‌ನಿಂದ ತಯಾರಿಸಿದ ಕೈಚೀಲಗಳ ದಪ್ಪವು 40ಮೈಕ್ರಾನಗಳಿಗಿಂತ ಕಡಿಮೆಯಿರಬಾರದು.
- * ಪ್ಲಾಸ್ಟಿಕ್ ಬ್ಯಾಗ್ ಮತ್ತು ಕ್ಯಾನ್‌ಗಳಲ್ಲಿ ಆಹಾರ ಸಂಗ್ರಹಿಸುವುದು ಅಪಾಯಕಾರಿ.
- * ಬೇಡವಾದ ಪ್ಲಾಸ್ಟಿಕ್ ಪದಾರ್ಥಗಳ ಸಂಗ್ರಹಣೆಯು ರೋಗ ಕಾರಕಗಳ ಬೆಳವಣಿಗೆಯನ್ನು ಹೆಚ್ಚಿಸುವುದು.
- * ಪ್ಲಾಸ್ಟಿಕ್‌ಗಳು ಮಣ್ಣಿನಲ್ಲಿ ನೀರಿನ ಒಸರುವಿಕೆ(ಸ್ರವಿಸುವಿಕೆ)ಯನ್ನು ಕಡಿಮೆ ಮಾಡುತ್ತದೆ ಅಲ್ಲದೆ ಅಂತರ್‌ಜಲ ಹರಿಯುವಿಕೆಗೆ ಅಡ್ಡಿಯುಂಟು ಮಾಡುತ್ತದೆ.
- * ಪ್ಲಾಸ್ಟಿಕ್‌ಗಳು ಮಣ್ಣಿನಲ್ಲಿ ವಿಭಜಿಸಲು ಹೆಚ್ಚು ಕಾಲವನ್ನು ತೆಗೆದುಕೊಳ್ಳುತ್ತವೆ. ಅಲ್ಲದೆ ಇವು ಪರಿಸರ ಮಾಲಿನ್ಯವನ್ನು ಉಂಟುಮಾಡುತ್ತವೆ. ಇದು ಪರಿಸರ ಸ್ನೇಹಿಯಲ್ಲ.



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

* ಅಲೆದಾಡುವ ಪ್ರಾಣಿಗಳು ಪ್ಲಾಸ್ಟಿಕ್ ಬ್ಯಾಗ್‌ನಲ್ಲಿ ಎಸೆದ ಆಹಾರಗಳನ್ನು ಸೇವಿಸುತ್ತವೆ. ಇದರಿಂದ ಅವುಗಳು ಸಾಯುವ ಸಂಭವ ಹೆಚ್ಚು.

❖ **ಪ್ಲಾಸ್ಟಿಕ್ ಬಳಕೆಯಿಂದ ಅನಾನುಕೂಲಗಳಿರುವುದರಿಂದ, ನಾವು ಪ್ಲಾಸ್ಟಿಕ್ ಬಳಸುವಾಗ ಕೆಲವು ಎಚ್ಚರಿಕೆಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದೆ. ಅವುಗಳಲ್ಲಿ ಕೆಲವು**

- * ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್‌ನಿಂದಂಟಾಗುವ ಮಾಲಿನ್ಯತೆಯು ಭೂಮಂಡಲದ ಸಮಸ್ಯೆಯಾಗಿದೆ.
- * ಅದಕ್ಕಾಗಿ ಕೆಲವು NGOಗಳು ಖಾಸಗಿ ಸಂಸ್ಥೆಗಳು, ಪರಿಸರವಾದಿಗಳು, ಜನರಲ್ಲಿ ಪ್ಲಾಸ್ಟಿಕ್ ಬಗ್ಗೆ ಅರಿವನ್ನುಂಟು ಮಾಡಲು ಪ್ರಯತ್ನಿಸುತ್ತಿವೆ.
- * ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸಿದ ನಂತರ ಎಲ್ಲೆಂದರಲ್ಲಿ ಎಸೆಯಬೇಡಿ.
- * ಪ್ಲಾಸ್ಟಿಕ್ ವಸ್ತುಗಳನ್ನು ಸುಡಬೇಡಿ.
- * ಶಾಪಿಂಗ್ ಸಮಯದಲ್ಲಿ ಬಟ್ಟೆ ಚೀಲ ಅಥವಾ ಗೋಣಿಚೀಲಗಳನ್ನು ಬಳಸಿ.
- * ಕೈ ಚೀಲಗಳು ಸಹಜವಾದ ರೂಪ ಅಥವಾ ಬಿಳಿಯ ಬಣ್ಣದಲ್ಲಿರಬೇಕೆಂದು ಪ್ಲಾಸ್ಟಿಕ್ ಕೈಚೀಲದ ಉತ್ಪಾದಕರಿಗೆ ನಿರ್ದೇಶನ ನೀಡುವುದು.
- * ಭಾರತೀಯ ಗುಣಮಟ್ಟ ಸಂಸ್ಥೆಯು ನಿರ್ಧರಿಸುವ ಮಾರ್ಗ ಸೂಚಿಗೆ ಅನುಸಾರವಾಗಿ ಮಾತ್ರ ಪ್ಲಾಸ್ಟಿಕ್ ಪುನರುತ್ಪಾದನೆ ಮಾಡಬೇಕು. ಪುನರುತ್ಪಾದಿಸಿ ಪ್ಲಾಸ್ಟಿಕ್ ಕೈ ಚೀಲಗಳ ಮೇಲೆ ಪುನರುತ್ಪಾದಿಸಿದೆ ಎಂದು ನಮೂದಿಸಬೇಕು.
- * ತ್ಯಾಜ್ಯ ಆಯುವವರನ್ನು ಮೊದಲ ಬಾರಿಗೆ ಈ ನಿಯಮ ಅಂಗೀಕರಿಸಿತು. ನಗರಸಭೆಗೆ ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಸಂಸ್ಥೆ, ತ್ಯಾಜ್ಯ ಆಯುವವರನ್ನು ನಿಭಾಯಿಸುವ ಜವಾಬ್ದಾರಿಯನ್ನು ನೀಡಿದೆ.
- * ತೆರೆದ ಸ್ಥಳದಲ್ಲಿ ಮುಕ್ತವಾಗಿ ಪ್ಲಾಸ್ಟಿಕ್‌ಗಳ ದಹನವನ್ನು ನಿರ್ಬಂಧಿಸುತ್ತದೆ.

ಪ್ಲಾಸ್ಟಿಕ್ ಉತ್ಪಾದಿಸುವವರ ಸಂಘವು ತನ್ನ ಸದಸ್ಯರಲ್ಲಿ ಚರ್ಚಿಸಿ ಸ್ವಯಂ ನಿಯಂತ್ರಣಾ ಶಿಸ್ತನ್ನು ಪಾಲಿಸಲು ಪ್ರೋತ್ಸಾಹಿಸಬೇಕೆಂದು ಈ ಕಾಯ್ದೆಯ ಗೊತ್ತುವಳಿ ತಿಳಿಯಪಡಿಸುತ್ತದೆ. ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯು ಮೇಲಿನ ಕಾನೂನುಗಳನ್ನು ಅನ್ವಯಿಸುವ ಹಾಗೂ ನಿಯಂತ್ರಿಸುವ ಅಧಿಕಾರವನ್ನು ಹೊಂದಿದೆ.

❖ **ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಉಚ್ಚ ನ್ಯಾಯಾಲಯದ ನಿರ್ದೇಶನ :**



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಬೆಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಒಡೆದು ಗೆಲ್ಲುವ(Divide & Conquer) ನೀತಿಯನ್ನು ಉಪಯೋಗಿಸಲು ಸಲಹೆ ನೀಡಿದೆ. ಭಾರತದಲ್ಲಿ 3 ಹಂತಗಳ ವೈಜ್ಞಾನಿಕ ತ್ಯಾಜ್ಯ ಸಂಗ್ರಹಣೆಯಲ್ಲಿ ಬೆಂಗಳೂರು ಪ್ರಥಮ ನಗರವಾಗಿ ಹೊರಹೊಮ್ಮಿದೆ.

ತ್ಯಾಜ್ಯಗಳು ಉಂಟಾಗುವ ಮೂಲಗಳಲ್ಲಿಯೇ ಅವುಗಳನ್ನು ಸಂಗ್ರಹಿಸಲು 2 ಕಸ ಬುಟ್ಟಿ 1ಚೀಲ(2 Bin and 1Bag) ಮಾದರಿಯನ್ನು ತ್ಯಾಜ್ಯಗಳ ಪರಿಣಾಮಕಾರಿ ನಿರ್ವಹಣೆಯಲ್ಲಿ ಅಳವಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕರ್ನಾಟಕ ಮುನಿಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ಅಡಿಯಲ್ಲಿ ತ್ಯಾಜ್ಯ ನಿರ್ವಹಣಾ ನೀತಿ ನಿಯಮಗಳನ್ನು ಪಾಲಿಸದಿದ್ದಲ್ಲಿ ದಂಡ ವಿಧಿಸುವ ನಿರ್ದೇಶನವನ್ನು ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. ಉಚ್ಚ ನ್ಯಾಯಾಲಯದ ಈ ತೀರ್ಪು ಘನತ್ಯಾಜ್ಯ ನಿರ್ವಹಣಾ ನಿಯಮಗಳು-2000. ಅನುಸರಣೆಯಾಗಿದ್ದು, ಕರ್ನಾಟಕ ನಗರಸಭೆ ಕಾಯ್ದೆ-1976ರ ಸೆಕ್ಷನ್ 431(ಎ)ರ ಅಡಿಯಲ್ಲಿ ನಿಯಮ ಉಲ್ಲಂಘನೆಗೆ 100 ರಿಂದ 5000ರೂ.ಗಳವರೆಗೂ ದಂಡ ತೆರಬೇಕಾಗುತ್ತದೆ.

❖ ಪ್ಲಾಸ್ಟಿಕ್ ಅತಿ ಬಳಕೆ ಮನುಕುಲಕ್ಕೆ ತಂದಿಟ್ಟ ಅಪಾಯ :

ಪ್ಲಾಸ್ಟಿಕ್ ಅತಿಯಾದ ಬಳಕೆ ಮಾನವನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಎಂಬುದನ್ನು ಅನೇಕ ಸಂಶೋಧನೆಗಳು ಒತ್ತಿ ಹೇಳಿವೆ. ಇದೀಗ ಬೆಂಗಳೂರು ಮೂಲದ ಕೂದಲು ಮತ್ತು ಚರ್ಮದ ಕ್ಲಿನಿಕ್ ಹೇರ್‌ಲೈನ್ ಇಂಟರ್‌ನ್ಯಾಷನಲ್ ಸಂಸ್ಥೆ ಅದಕ್ಕೆ ಮತ್ತಷ್ಟು ಪುರಾವೆಗಳನ್ನು ಒದಗಿಸಿದೆ. ಪ್ಲಾಸ್ಟಿಕ್ ಕೇವಲ ಪರಿಸರಕ್ಕೆ ಹಾನಿಕಾರಕವಾಗಿಲ್ಲ, ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ ಎಂಬ ಕುರಿತು ಅರಿವು ಮೂಡಿಸಲು ಹೇರ್‌ಲೈನ್ ಇಂಟರ್‌ನ್ಯಾಷನಲ್, ಮೆರಿಸಿಸ್ ಥೆರಪಿಯಾಟಿಕ್ಸ್ ಜೊತೆ ಸೇರಿಕೊಂಡು ಪ್ಲಾಸ್ಟಿಕ್‌ನ ಹಾನಿಕಾರಕ ಅಂಶಗಳನ್ನು ಒಂದೊಂದಾಗಿ ಮುಂದಿಟ್ಟಿದೆ.

ಸಂಶೋಧನಾ ವರದಿಯನ್ನು ಹೇರ್‌ಲೈನ್ ಇಂಟರ್‌ನ್ಯಾಷನಲ್ ರಿಸರ್ಚ್ ಆಂಡ್ ಟ್ರೀಟ್‌ಮೆಂಟ್ ಸೆಂಟರ್ ನಿರ್ದೇಶಕ ಬಾಣಿ ಆನಂದ್ ಬಿಡುಗಡೆ ಮಾಡಿದರು. ಕೂದಲು ಉದುರುವ ಸಮಸ್ಯೆ ಹೊಂದಿರುವ 100 ರೋಗಿಗಳ ಮೇಲೆ 8ತಿಂಗಳ ಕಾಲ ನಡೆಸಿದ ಸಂಶೋಧನೆಯ ಫಲಿತಾಂಶ ಪ್ಲಾಸ್ಟಿಕ್‌ನ ಕರಾಳ ಮುಖವನ್ನು ತೆಗೆದಿರಿಸಿತ್ತು ಎಂದು ತಿಳಿಸಿದರು. ಪ್ಲಾಸ್ಟಿಕ್ ಬಳಕೆ ತರುವ ಅಪಾಯಗಳನ್ನು ಒಂದೊಂದಾಗಿ ನೋಡಿ.....

- * **ಕ್ಯಾನ್ಸರ್ ಕಾರಕ :** ಕ್ಯಾನ್ಸರ್‌ನಂಥ ಸಮಸ್ಯೆಗೆ ಮೂಲ ಕಾರಣವೇ ಪ್ಲಾಸ್ಟಿಕ್. ಪ್ಲಾಸ್ಟಿಕ್‌ನಲ್ಲಿರುವ 'ಬಿಪಿಎ ಅಥವಾ ಬಿಫಿನಾಲ್ ಎ' ಮಾನವರ ದೇಹಕ್ಕೆ ವಿವಿಧ ಆಯಾಮದಲ್ಲಿ ಸೇರಿ ಮಾರಕ ರೋಗಗಳಿಗೆ ಕಾರಣವಾಗುತ್ತದೆ.



UJWALA ACADEMY

(KAS/PSI/FDA/SDA/IBPS/SSC/RRB Exam Coaching Center)



- * **ಕಾಯಿಲೆಗಳ ಕಾರ್ಖಾನೆ** : ನರ ಸಂಬಂಧಿ ಸಮಸ್ಯೆ ಧೈರಾಯ್ಡ್ ತೊಂದರೆ, ಹೆಚ್ಚಿದ ಕ್ಯಾನ್ಸರ್ ಹಾಗೂ ಟ್ಯೂಮರ್‌ನ ಅಪಾಯ, ಅಸ್ತಮಾ ಹಾಗೂ ಹೃದಯದ ಕಾಯಿಲೆಗಳು, ಲೈಂಗಿಕ ದೌರ್ಬಲ್ಯ, ಜತೆಗೆ ಕೂದಲು ಮತ್ತು ಚರ್ಮದ ಸಮಸ್ಯೆಗಳಿಗೆ ಮೂಲವೇ ಪ್ಲಾಸ್ಟಿಕ್ ಎಂದು ಮೆರಿಸಿಸ್ ಥೆರಪಿಯಾಟಿಕ್ಸ್ ನಿರ್ದೇಶಕ ಡಾ||ಕೌಶಿಕ್.ಡಿ. ದೇಬ್ ತಿಳಿಸಿದರು.
- * **ಪಶುಗಳ ಪ್ರಾಣಕ್ಕೆ ಮಾರಕ** : ಎಲ್ಲೆಂದರಲ್ಲಿ ಬಿಸಾಡುವ ಆಹಾರಯುಕ್ತ ಪ್ಲಾಸ್ಟಿಕ್ ವಸ್ತುಗಳನ್ನು ಪಶುಗಳು ಭಕ್ಷಿಸುತ್ತವೆ. ಆದರೆ ಪಶುಗಳ ಹೊಟ್ಟೆ ಸೇರಿದ ಪ್ಲಾಸ್ಟಿಕ್ ಅವುಗಳ ಪ್ರಾಣವನ್ನೇ ಬಲಿ ತೆಗೆದುಕೊಂಡ ಉದಾಹರಣೆಗಳು ಇವೆ.

ಉಪಸಂಹಾರ : ನಾವು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಪಣ ತೊಡಬೇಕಾಗಿದೆ. ಅಡುಗೆ ಮನೆಯ ಸಾಮಗ್ರಿಗಳು ಪ್ಲಾಸ್ಟಿಕ್‌ಮಯವಾಗುತ್ತಿವೆ. ಮಾರುಕಟ್ಟೆಗೆ ತೆರಳಿದಾಗಲೂ ಪ್ಲಾಸ್ಟಿಕ್ ಕವರ್‌ನೇ ನೆಚ್ಚಿಕೊಂಡಿದ್ದೇವೆ. ಇದೆಲ್ಲದರ ಬದಲಾಗಿ ಪರ್ಯಾಯ ಮಾರ್ಗ ಅನುಸರಿಸಿದರೆ ಪರಿಸರ ಸಂರಕ್ಷಣೆ ಮತ್ತು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ.

“ಜನರೇ ಪ್ಲಾಸ್ಟಿಕ್ ತ್ಯಜಿಸದ ಹೊರತು ಬಳಕೆ ನಿಲ್ಲಿಸಲು ಸಾಧ್ಯವಿಲ್ಲ”


ಪ್ರಬಂಧ 19 : 2017ರ 4 ಮಹತ್ತರ ಸಂಶೋಧನೆಗಳು

ಪ್ರತಿ ವರ್ಷ ಹೊಸ ಪ್ರಯೋಗಗಳು ಸಂಶೋಧನೆಗಳು ನಡೆಯುತ್ತಿರುತ್ತವೆ, ಆದರೆ, ಅವುಗಳಲ್ಲಿ ಅನೇಕ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ವಿಜ್ಞಾನ-ತಂತ್ರಜ್ಞಾನ ಲೋಕಕ್ಕೆ ಹೊಸ ಆಯಾಮ ನೀಡುವ ಪ್ರಯೋಗಗಳು ಯಶಸ್ವಿಯಾಗಿ ನಡೆಯುತ್ತಿವೆ. 2017ರಲ್ಲಿ ನಡೆದ ಈ ನಾಲ್ಕು ಪ್ರಯೋಗಗಳು ಅಂತವು. ಭವಿಷ್ಯರ ಜನಾಂಗಕ್ಕೆ ನೆರವಾಗುವಂತಹ ಈ ಮಹತ್ತರ ಸಂಶೋಧನೆಗಳ ಮಾಹಿತಿ ಇಲ್ಲಿದೆ.


ಕ್ವಾಂಟಂ ಜಾಲ : ಪ್ರಸ್ತುತ ನಾವು ಬಳಸುತ್ತಿರುವ ಅಂತರ್ಜಾಲ ಸೇವೆಗಳು ರೇಡಿಯೋ ತರಂಗಗಳ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ತರಂಗಗಳು ವಿಶ್ವದ ಮೂಲೆ ಮೂಲೆಯಲ್ಲಿ ನಡೆಯುವ ಘಟನೆಗಳು, ಮಾಹಿತಿಯನ್ನು ವಿವಿಧ ಮಾಧ್ಯಮಗಳ ಮೂಲಕ ನಮಗೆ ತಿಳಿಸುತ್ತವೆ.

ರೇಡಿಯೋ ತರಂಗಗಳ ಬದಲಿಗೆ, ಕ್ವಾಂಟಂ ತರಂಗಗಳ ಮೂಲಕ ಮಾಹಿತಿಯನ್ನು ರಾವಾನಿಸಿದರೆ, ಯಾವ ರೀತಿ ಉಪಯೋಗ ಆಗಬಹುದು ಎಂಬ ಆಲೋಚನೆ ಚೀನಾದ ಸಂಶೋಧಕರಿಗೆ ಬಂತು. ಈ ದಿಸೆಯಲ್ಲಿ ಮಾಡಿದ ಪ್ರಯೋಗಗಳೂ ಯಶಸ್ವಿಯಾದವು. ಉಪಗ್ರಹ ಸಹಾಯದಿಂದ ಕ್ವಾಂಟಂ ಕಮ್ಯೂನಿಕೇಷನ್ ಮೂಲಕ ವೀಡಿಯೋ ಕರೆಗಳನ್ನು ಮಾಡುವ ಸೌಲಭ್ಯ ಸಿಗುತ್ತದೆ.

ಈ ಕ್ವಾಂಟಂ ತಂತ್ರಜ್ಞಾನವನ್ನು ಅಂತರ್ಜಾಲದಲ್ಲಿ ಬಳಸಿದ್ದು, ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಮೈಲುಗಳು ಆಗಿದೆ. ರೇಡಿಯೋ ತರಂಗ ತಂತ್ರಜ್ಞಾನಕ್ಕೂ ಕ್ವಾಂಟಂ ತಂತ್ರಜ್ಞಾನಕ್ಕೂ ದೊಡ್ಡ ವ್ಯತ್ಯಾಸಗಳೇನೂ



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಇರುವುದಿಲ್ಲ, ಆದರೆ ವೇಗ ಹೆಚ್ಚು. ಕ್ವಾಂಟಂ ತಂತ್ರಜ್ಞಾನದ ಮೂಲಕ ಅಂತರ್ಜಾಲ ಬಳಸಿದರೆ ಕನ್ನ ಹಾಕುವ ಸಾಧ್ಯತೆ ತೀರಾ ಕಡಿಮೆ ಎಂದು ಸಂಶೋಧಕರ ತಂಡ ತಿಳಿಸಿತ್ತು.

ಈ ಕ್ವಾಂಟಂ ಅಂತರ್ಜಾಲದಲ್ಲಿ ವಿನಿಮಯವಾಗುವ ಯಾವುದೇ ಮಾಹಿತಿ ಮೂರನೇ ಕಣ್ಣಿಗೆ ಬೀಳುವುದು ತುಂಬಾ ಕಷ್ಟ ಎಂದು ಹೇಳಿತ್ತು. ಒಂದು ವೇಳೆ, ಶತ ಪ್ರಯತ್ನ ಮಾಡಿ ಕನ್ನ ಹಾಕಿದರೂ ಕಂಪ್ಯೂಟರ್ ಸ್ಥಗಿತಗೊಳ್ಳುತ್ತದೆ(ಕ್ರಾಷ್). ಕನ್ನ ಹಾಕುವವರನ್ನು ಪತ್ತೆ ಹಚ್ಚುವುದು ಸುಲಭ.

ರಾಕೆಟ್ ಪುನರ್ ಬಳಕೆ : ಕಕ್ಷೆಗೆ ಉಪಗ್ರಹಗಳನ್ನು, ಬಾಹ್ಯಾಕಾಶ ನೌಕೆಗಳನ್ನು ತೇಲಿಬಿಡುವ ರಾಕೆಟ್‌ಗಳು ಕೆಲಸ ಮುಗಿದ ನಂತರ ತುಂಡು ತುಂಡಾಗಿ ಬೇರ್ಪಟ್ಟು ಅಂತರಿಕ್ಷದಲ್ಲಿ ಕಸದಂತೆ ಹರಡಿಕೊಳ್ಳುತ್ತವೆ. ಅಲ್ಲೇ ಸುತ್ತುತ್ತಿರುತ್ತವೆ. ಈ ರೀತಿ ಆಗದಂತೆ, ಅಂತರಿಕ್ಷದಲ್ಲಿ ತ್ಯಾಜ್ಯ ಉಳಿಯದಂತೆ ನೋಡಿಕೊಳ್ಳಬೇಕು. ಪುನರ್ ಬಳಕೆ ಮಾಡಬಹುದಾದ ರಾಕೆಟ್‌ಗಳನ್ನು ತಯಾರಿಸುವುದು ಅನಿವಾರ್ಯ ಇದರಿಂದ ಶೇ.30ರಷ್ಟು ಹಣ ಉಳಿತಾಯವೂ ಆಗುತ್ತದೆ. ಅತಿ ಕಡಿಮೆ ಖರ್ಚಿನಲ್ಲಿ ಅಂತರಿಕ್ಷ ಪ್ರಯೋಗಗಳನ್ನು ನಡೆಸುವ ಭಾರತದಂತಹ ರಾಷ್ಟ್ರಗಳಿಗೆ ಇದು ಹೆಚ್ಚು ನೆರವಾಗಲಿದೆ. ಇದಷ್ಟೇ ಅಲ್ಲ, ಕಡಿಮೆ ಖರ್ಚಿನಲ್ಲಿ ಮಾನವರೂ ಚಂದ್ರಗ್ರಹಕ್ಕೆ, ಅಂತರಿಕ್ಷಕ್ಕೆ ಹೋಗಿ ಬರಬಹುದು.

ಅಂತರಿಕ್ಷ ಪ್ರಯೋಗಗಳಲ್ಲಿ ಹೊಸ ಆಲೋಚನೆಗಳನ್ನು ವಿಶ್ವದ ಮುಂದೆ ಇಡುತ್ತಿರುವ 'ಸ್ಪೇಸ್ ಎಕ್ಸ್' ಸಂಸ್ಥೆ ಈ ಪ್ರಯೋಗಗಳನ್ನು ಮಾಡುತ್ತಿದೆ. ಈ ಹಿಂದೆ ಪ್ರಯೋಗಕ್ಕೆ ಬಳಸಿದ್ದ 'ಫಾಲ್ಕನ್-9' ರಾಕೆಟ್ ಬೂಸ್ಟರ್ ಅನ್ನು ಮತ್ತೆ 2017ರಲ್ಲಿ ಬಳಸಿತ್ತು. ಒಮ್ಮೆ ಬಳಸಿದ ರಾಕೆಟ್ ಅನ್ನು ಮತ್ತೆ ನಭಕ್ಕೆ ಹಾರಿಸಿದ್ದು ಇದೇ ಮೊದಲ ಬಾರಿ ಎಂದು ಸಂಸ್ಥೆಯ ವ್ಯವಸ್ಥಾಪಕ ಎಲನ್ ಮಸ್ಕ್ ತಿಳಿಸಿದ್ದರು.

ಕೃತಕ ಗರ್ಭಚೀಲ : ಒಂಬತ್ತು ತಿಂಗಳು ತುಂಬುವುದಕ್ಕೂ ಮೊದಲೇ ಮಗು ಹುಟ್ಟಿದರೆ ಇನ್‌ಕ್ಯೂಬೇಟರ್‌ನಲ್ಲಿ ಇಟ್ಟು ಬದುಕಿಸುತ್ತಿದ್ದೇವೆ. ಅದರಲ್ಲೂ ಆರು ಅಥವಾ ಏಳು ತಿಂಗಳಲ್ಲಿ ಹುಟ್ಟಿದ ಮಗು ಬದುಕಬೇಕಾದರೆ ಸಾಕಷ್ಟು ಪ್ರತಿಕೂಲತೆಗಳನ್ನು ಎದುರಿಸಬೇಕಾಗುತ್ತದೆ. ಹೆಚ್ಚು ಶಿಶುಮರಣ ಪ್ರಮಾಣವೂ ಈ ಹಂತದಲ್ಲೇ ಆಗುತ್ತದೆ. ಈ ಸಮಸ್ಯೆಗೆ ಸೂಕ್ತ ಪರಿಹಾರವೆಂಬಂತೆ ತಾಯಿ ಗರ್ಭಚೀಲದಂತೆ ಕೃತಕ ಗರ್ಭಚೀಲವನ್ನು ಅಮೇರಿಕದ ಫಿಲಿಡೆಲ್ಫಿಯಾದಲ್ಲಿರುವ ಮಕ್ಕಳ ಆಸ್ಪತ್ರೆಯೊಂದರ ವೈದ್ಯರು ತಯಾರಿಸಿ ವೈದ್ಯಕೀಯ ವಿಜ್ಞಾನಕ್ಕೆ ಹೊಸ ಆಯಾಮ ನೀಡಿದ್ದಾರೆ.


ಜೀವಚೀಲ(ಬಯೋಬ್ಯಾಗ್) ಎಂದು ಕರೆಯುವ ಈ ಚೀಲದಲ್ಲಿ ಮಕ್ಕಳು ತಾಯಿ ಹೊಟ್ಟೆಯಲ್ಲಿ ಇರುವ ರೀತಿಯಲ್ಲೇ ಸುರಕ್ಷಿತವಾಗಿ ಇರಲು ವಿಶೇಷ ದ್ರಾವಣವೊಂದನ್ನು ಇಡಲಾಗಿರುತ್ತದೆ.

ಪ್ರಯೋಗಾರ್ಥವಾಗಿ 105 ದಿನ ಬೆಳವಣಿಗೆ ಆಗಿರುವ ಕುರಿಮರಿಯನ್ನು ಇಡಲಾಗಿತ್ತು. ದರ ಬೆಳವಣಿಗೆಯೂ ಆರೋಗ್ಯಕರವಾಗಿತ್ತು. 105 ದಿನದ ಕುರಿಮರಿ ಎಂದರೆ, 22ವಾರದ ಮಾನವ ಶಿಶುಗೆ ಸಮಾನ. ಈ ಪ್ರಯೋಗವನ್ನು ಮಾನವ ಶಿಶುಗಳ ಮೇಲೂ ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಯೋಗ ಯಶಸ್ವಿಯಾದರೆ ಆರು-ಏಳು ತಿಂಗಳಿಗಿಂತ ಮುಂಚೆ ಹುಟ್ಟುವ ಮಗುವನ್ನು ಸುರಕ್ಷಿತವಾಗಿ ಬೆಳೆಸಬಹುದು.

ಕ್ಯಾನ್ಸರ್‌ಗೆ ಕತ್ತರಿ ಹಾಕಿ : ಮಧುಮೇಹ, ರಕ್ತದೊತ್ತಡ ಹಾಗೂ ಕೆಲವು ರೀತಿಯ 'ಕ್ಯಾನ್ಸರ್‌ಗಳು ಅನುವಂಶಿಕವಾಗಿ ಬರುತ್ತವೆ ಎಂಬುದು ಪ್ರಯೋಗಗಳ ಮೂಲಕ ಸಾಬೀತಾಗಿದೆ. ಅವು ಒಂದು



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ತಲೆಮಾರಿನಿಂದ ಮತ್ತೊಂದು ತಲೆಮಾರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರೆ ತಾಯಿಯ ಅಂಡಾಶಯದಲ್ಲೇ(ಆಂಭಿಯೋ) ಗುರುತಿಸಬೇಕು. ದೋಷಪೂರಿತ ಜೀವಕಣಗಳನ್ನು(ಡಿಎನ್‌ಎ) ಗುರುತಿಸಿ, ತೊಲಗಿಸಿದರೆ ಸಂಪೂರ್ಣ ಆರೋಗ್ಯವಂತ ವ್ಯಕ್ತಿಗೆ ಜನ್ಮ ನೀಡಬಹುದು.

ಅಮೇರಿಕಾದ ಅರೆಗಾನ್ ಹೆಲ್ತ್ ಸೆಂಟರ್ ವಿಶ್ವವಿದ್ಯಾಲಯ ಸಂಶೋಧಕರು ಈ ದಿಸೆಯಲ್ಲಿ ಪ್ರಯೋಗಗಳನ್ನು ನಡೆಸಿದರು. ಒಂದು ಕಣ ಏರ್ಪಡಿಸಿದರು. ಒಂದು ಕಣ ಜೀವ ಕಣವನ್ನು(ದೋಷಪೂರಿತ ಡಿಎನ್‌ಎ) ಎಡಿಟ್(ಸಂಕಲನ) ಮಾಡಿದ್ದಾರೆ. ಅದರಲ್ಲಿರುವ ದೋಷಗಳನ್ನು, ರೋಗಗಳನ್ನು ನಿವಾರಿಸುವಲ್ಲಿ ಯಶಸ್ವಿಯಾಗಿದ್ದರು.

ಅಂಡಾಶಯದಲ್ಲಿರುವ ಜೀವಕಣ ಒಂದು ದೊಡ್ಡ ಕಲ್ಲು ಬಂಡೆ ಎಂದುಕೊಂಡರೆ, ಅನಗತ್ಯ ಭಾಗಗಳನ್ನು ತೊಲಗಿಸಿ ಸುಂದರವಾದ ಶಿಲ್ಪವನ್ನು ಕೆತ್ತಿದಂತೆ, ಜೀವ ಕಣಗಳ ಸಂಕಲನ ಮಾಡಿದ್ದಾರೆ. ಈ ಕಾರ್ಯಕ್ಕೆ ಹೊಸ ರೀತಿಯ ಉಳಿಯೊಂದು ನೆರವಾಗಿದೆ. ಅದರ ಹೆಸರು 'ಕ್ರಿಸ್ಪರ್' ಇದನ್ನು 2014ರಲ್ಲಿ ತಯಾರಿಸಿದರೂ 2017ರಲ್ಲಿ ಮಾನವ ಶರೀರದ ಮೇಲೆ ಯಶಸ್ವಿಯಾಗಿ ಪ್ರಯೋಗ ಮಾಡಲಾಗಿದೆ.

ಪ್ರಬಂಧ 20 : ಕರ್ನಾಟಕಕ್ಕೊಂದು ಪ್ರತ್ಯೇಕ ನಾಡ ಧ್ವಜ

“ಏರಿಸು ಹಾರಿಸು ಕನ್ನಡದ ಬಾವುಟ”

- ಬಿ. ಎಮ್. ಶ್ರೀಕಂಠಯ್ಯ

ಧ್ವಜ ಎಂದಾಗ ಎಂತಹ ವ್ಯಕ್ತಿಗಾದರೂ ಹೃದಯದಲ್ಲಿ ಪ್ರೇಮಾಂಕುರವಾಗುತ್ತದೆ. ಅದು ರಾಷ್ಟ್ರ ಪ್ರೇಮವಾಗಿರಬಹುದು ಅಥವಾ ನಾಡ ಪ್ರೇಮವಾಗಿರಬಹುದು. ಧ್ವಜದ ಅಸ್ತಿತ್ವ ಇಂದು ನೆನ್ನೆಯದಲ್ಲ, ಮಹಾಭಾರತದ ಪುರಾಣದಲ್ಲಿನಾವು ಧ್ವಜದ ಬಗ್ಗೆ ಕೇಳಿದ್ದೇವೆ, ಇತಿಹಾಸದಲ್ಲಿ ಧ್ವಜವು ರಾಜ ಮನೆತನದ ಪ್ರತಿಷ್ಠೆಯಾಗಿತ್ತು ಎಂಬುವುದನ್ನು ಓದಿದ್ದೇವೆ. ಇಂದು ರಾಜಕೀಯ ಪಕ್ಷದ ಧ್ವಜಕ್ಕಾಗಿ ರಕ್ತ ಚೆಲ್ಲಿರುವುದನ್ನು ನೋಡಿದ್ದೇವೆ. ಆದರೆ ಒಂದಂತೂ ಸತ್ಯ, ಅಭಿಮಾನ ಮತ್ತು ಪ್ರೀತಿ ಎರಡನ್ನೂ ಕಂಡುಕೊಳ್ಳುವ ಶಕ್ತಿ ಈ ಧ್ವಜಕ್ಕಿದೆ. “ಏರಿಸು ಹಾರಿಸು ಕನ್ನಡದ ಬಾವುಟ” ವೆಂಬ ಬಿ. ಎಮ್. ಶ್ರೀಕಂಠಯ್ಯನವರು ಬರೆದ ಹಾಡು ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡಿಗರ ಭಾವನಾತ್ಮಕ ಐಕ್ಯತೆಗೆ ಹಾಗೂ ಭಾಷಾಭಿಮಾನ ಮೂಡಿಸಿ ಏಕೀಕರಣಕ್ಕೆ ಅಣಿಗೊಳ್ಳಲು ಸಹಕಾರಿಯಾಗಿತ್ತು.

ಸಂವಿಧಾನಾತ್ಮಕವಾಗಿ ನಮಗೆ ಯಾವುದೇ ಅಧಿಕೃತ ನಾಡಧ್ವಜವಿಲ್ಲದಿದ್ದರೂ ಸಹ, ಕೆಂಪು ಮತ್ತು ಹಳದಿ ಬಣ್ಣದ ಧ್ವಜವು ಹಲವು ದಶಕಗಳಿಂದಲೂ ಕನ್ನಡಿಗರ ರಕ್ತ ಕಣ ಕಣದಲ್ಲೂ ಕನ್ನಡನಾಡಿನ ಸ್ವಾಭಿಮಾನದ ಸಂಕೇತವಾಗಿ ಅಧಿಕೃತ ಸ್ಥಾನವನ್ನು ಪಡೆದಿತ್ತು. ಈ ರೀತಿಯಾಗಿ ಕನ್ನಡಿಗರ ಹೃದಯದಲ್ಲಿ ಗಟ್ಟಿಯಾಗಿ ಬೇರು ಬಿಟ್ಟಿರುವ ಕೆಂಪು ಮತ್ತು ಹಳದಿ ಬಣ್ಣದ ಬಾವುಟಕ್ಕೆ ರಾಜ್ಯದ ಅಧಿಕೃತ ಬಾವುಟದ ಸ್ಥಾನಮಾನ ನೀಡಲು ಕೆಲವು ಕನ್ನಡಪರ ಒಕ್ಕೂಟಗಳು 2009ರಲ್ಲಿ ಒತ್ತಾಯಿಸಿದ್ದರು. ಆದರೆ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಇದು ರಾಷ್ಟ್ರದ ಏಕತೆಗೆ ಧಕ್ಕೆ ತರುತ್ತದೆ ಎನ್ನುವ ನೆಪ



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಹೇಳಿ ಆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು. ಅಲ್ಲಿಂದ ಶುರುವಾಗಿದ್ದ ಪ್ರತ್ಯೇಕ ನಾಡ ಧ್ವಜದ ಬೇಡಿಕೆಗೆ ನಂತರ ಸದಾನಂದ ಗೌಡರು ಸ್ಪಂದಿಸಿದ್ದರೂ ಸಹ ಸಂವಿಧಾನತೃಕವಾಗಿ ಅದನ್ನು ಅಧಿಕೃತಗೊಳಿಸಲು ಪ್ರಯತ್ನ ಪಡಲಿಲ್ಲ. ನಂತರ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಪ್ರತ್ಯೇಕ ನಾಡಧ್ವಜ ಹೊಂದಲು ಇರುವ ಸಾಂವಿಧಾನಿಕ ಅಡೆತಡೆಗಳನ್ನು ಮತ್ತು ಅವಕಾಶಗಳನ್ನು ಅಧ್ಯಯನ ಮಾಡಿ ಪ್ರತ್ಯೇಕ ನಾಡಧ್ವಜ ಶಿಪಾರಸ್ಸು ಮಾಡಲು 9 ಜನರ ಸಮಿತಿಯನ್ನು ರಚಿಸಿತ್ತು. ಸಮಿತಿ ನೀಡಿದ ವರದಿ ಮತ್ತು ಶಿಪಾರಸ್ಸು ಮಾಡಿರುವ ಧ್ವಜವನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದ್ದು ಇದನ್ನು ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದೆ. ಪ್ರಸ್ತುತ ನಾಡಧ್ವಜದ ಚೆಂಡು ಕೇಂದ್ರ ಗೃಹ ಇಲಾಖೆಯ ಅಂಗಳದಲ್ಲಿದೆ.


ಕನ್ನಡ ಬಾವುಟದ ಹುಟ್ಟು : 1966 ರ ವರೆಗೂ ಕನ್ನಡಕ್ಕೆ ಯಾವುದೇ ಬಾವುಟವಿರಲಿಲ್ಲ. ಇಂದು ಕನ್ನಡಿಗರ ಸ್ವಾರ್ಥಿಯಾಗಿರುವ ಈ ಬಾವುಟದ ಕೀರ್ತಿ “ ರಾಮಮೂರ್ತಿ”ರವರಿಗೆ ಸಲ್ಲುತ್ತದೆ. ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಹಿತಿಯಾಗಿದ್ದಂತಹ “ಶ್ರೀ ವೀರಕೇಸರಿ ಸೀತಾರಾಮಾಶಾಸ್ತ್ರಿ” ರವರ ಮಗ ಪತ್ರಕರ್ತ ಆಗಿನ “ಯುವಜನ” ಪತ್ರಿಕೆಯ ಸಂಪಾದಕರಾಗಿದ್ದ ರಾಮಮೂರ್ತಿಯವರು [ನಂಜನಗೂಡಿನವರು] 1965 ರಲ್ಲಿ ಪ್ರಾರಂಭಿಸಿದ ರಾಜಕೀಯ ಪಕ್ಷವಾದ “ಕನ್ನಡ ಪಕ್ಷ”ಕ್ಕಾಗಿ ವಿನ್ಯಾಸ ಮಾಡಿದ ಹಳದಿ ಮತ್ತು ಕೆಂಪು ಬಣ್ಣದ ಧ್ವಜವು ನಂತರ ಕನ್ನಡಿಗರ ರಕ್ತದ ಕಣ ಕಣದಲ್ಲೂ ಸ್ವಾಭಿಮಾನದ ಸಂಕೇತವಾಗಿ ಭದ್ರವಾಗಿ ನೆಲೆಯೂರಿತು.

ಹೀಗೆ ಹಲವು ದಶಕಗಳ ಕಾಲ ಕನ್ನಡಿಗರ ಆತ್ಮಾಭಿಮಾದ ಸಂಕೇತವಾಗಿದ್ದ ಹಳದಿ ಕೆಂಪು ಬಣ್ಣದ ಧ್ವಜಕ್ಕೆ ಶಾಸನಾತ್ಮಕ ಸ್ಥಾನಮಾನ ಬೇಡಿಕೆ ಆರಂಭವಾಗಿದ್ದು ಮೊದಲು 2006 ರಲ್ಲಿ. 2006ರಲ್ಲಿ ಬೆಳಗಾವಿ ಪಾಲಿಕೆಯ ಮೇಲೆ ಎಮ್.ಇ.ಎಸ್.ನವರು ಕೇಸರಿ ಧ್ವಜ ಹಾರಿಸಿದ್ದರ ಪರಿಣಾಮ, ಉಂಟಾಗಿದ್ದ ಗಲಾಟೆ ಪ್ರತ್ಯೇಕ ನಾಡಧ್ವಜ ಬೇಡಿಕೆಗೆ ಬೀಜಾಂಕುರವಾಯಿತು. ಅಲ್ಲಿಂದ ಪ್ರಾರಂಭವಾಗಿದ್ದ ಬೇಡಿಕೆಗೆ 2012 ರಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಅಂದಿನ ಮುಖ್ಯಮಂತ್ರಿ ಸದಾನಂದ ಗೌಡರು ಬಜೆಟ್ ಅಧಿವೇಶನದಲ್ಲಿ ರಾಜ್ಯೋತ್ಸವದ ದಿನದಂದು ಎಲ್ಲಾ ಸರ್ಕಾರಿ ಕಛೇರಿ ಮತ್ತು ಶಾಲಾ ಕಾಲೇಜುಗಳಲ್ಲಿ ನಾಡಧ್ವಜ ಹಾರಿಸುವುದನ್ನು ಕಡ್ಡಾಯ ಮಾಡುವುದಾಗಿ ಹೇಳಿದ್ದರು. ಈ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತು. ಪ್ರತ್ಯೇಕ ನಾಡಧ್ವಜ ಹೊಂದಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ರಾಜ್ಯ ಸರ್ಕಾರದ ವಾದವನ್ನು ತಳ್ಳಿಹಾಕಿತ್ತು.

2014 ರಲ್ಲಿ ಸಾಹಿತಿ ಮತ್ತು ಹಿರಿಯ ಪತ್ರಕರ್ತರು, ಕನ್ನಡ ಪರ ಹೋರಾಟಗಾರರೂ ಆಗಿದ್ದ, ಪಾಟೀಲ್ ಪುಟ್ಟಪ್ಪನವರು ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜಕ್ಕೆ ಶಾಸನಬದ್ಧ ಬೇಡಿಕೆಗಾಗಿ ಹೋರಾಟ ನಡೆಸಿದರು. ಸರ್ಕಾರಕ್ಕೆ ಲಿಖಿತ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಧ್ವಜ ಪರಿಶೀಲನೆಯ ಸಮಿತಿಯು ನೇಮಕಮಾಡಿದರು.



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

ಹೊಸ ನಾಡಧ್ವಜ : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಭಾಷ್‌ಚಂದ್ರ ಕುಂತಿಯಾ ನೇತೃತ್ವದಲ್ಲಿ ರಚಿಸಿದ್ದ ಧ್ವಜ ಪರಿಶೀಲನ ಸಮಿತಿಯು ಹೊಸ ನಾಡಧ್ವಜವನ್ನು ವಿನ್ಯಾಸಗೊಳಿಸಿದೆ. ಇದನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಆದರೆ ಅದನ್ನು ಶಾಸನಬದ್ಧಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲದ ಕಾರಣ ಅದನ್ನು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. ಹೊಸ ನಾಡಧ್ವಜವು ಹಳದಿ, ಬಿಳಿ ಮತ್ತು ಕೆಂಪು ಬಣ್ಣದಿಂದ ಕೂಡಿದ್ದು ಮಧ್ಯದಲ್ಲಿ ರಾಜ್ಯದ ಲಾಂಛನ ಗಂಡಬೇರುಂಡವನ್ನು ಒಳಗೊಂಡಿದೆ.


ಸಂವಿಧಾನವು ಏನು ಹೇಳುತ್ತದೆ : ರಾಷ್ಟ್ರ ಧ್ವಜಕ್ಕೆ ಪ್ರತ್ಯೇಕ ಧ್ವಜ ಸಂಹಿತೆ ಇದೆ. ರಾಷ್ಟ್ರೀಯ ಧ್ವಜ ಸಂಹಿತೆ 2002ರಲ್ಲಿ ರಾಷ್ಟ್ರಧ್ವಜವನ್ನು ಹೇಗೆ ಆರೋಹಣ ಮಾಡಬೇಕೆಂದು ಸೂಚಿಸಲಾಗಿದೆ. ರಾಜ್ಯ ಧ್ವಜ ಮತ್ತು ನಾಡ ಧ್ವಜಗಳ ಬಗ್ಗೆ ಇದರಲ್ಲಿ ಉಲ್ಲೇಖವಿಲ್ಲ. ಆದರೆ ರಾಷ್ಟ್ರ ಧ್ವಜ ದೇಶದ ಸಾರ್ವಭೌಮಕ್ಕೆ ಮತ್ತೊಂದು ಪರ್ಯಾಯ ಸಾರ್ವಭೌಮ ಇರಬಾರದು ಎನ್ನುವ ಕಾರಣಕ್ಕೆ ರಾಷ್ಟ್ರಧ್ವಜಕ್ಕೆ ಸರಿಸಮಾನವಾಗಿ ಅಥವಾ ಅದಕ್ಕಿಂತ ಮೇಲೆ ಮತ್ತೊಂದು ಧ್ವಜ ಹಾರಿಸಬಾರದು.

ಆದರೆ ರಾಷ್ಟ್ರ ಧ್ವಜದ ಕೆಳಗೆ ನಾಡಧ್ವಜ ಹಾರಿಸಲು ಯಾವುದೇ ಅಡ್ಡಿ ಇರುವುದಿಲ್ಲ. ಆದರೆ ನಾಡಧ್ವಜವನ್ನು ಕೇಂದ್ರ ಸರ್ಕಾರದ ಕಟ್ಟಡಗಳ ಮೇಲೆ ಹಾರಿಸಲು ಒತ್ತಾಯಿಸುವಂತಿಲ್ಲ.

1. ಪ್ರತ್ಯೇಕ ನಾಡಧ್ವಜ ಬಳಕೆ ಮಾಡದಂತೆ ಯಾವುದೇ ಅಂಶಗಳು ಸಂವಿಧಾನದಲ್ಲಿ ಕಾಣಿಸಿರುವುದಿಲ್ಲ.
2. ಇಂತಹ ವಿಚಾರದಲ್ಲಿ ರಾಜ್ಯವನ್ನು ನಿರ್ಬಂಧಿಸುವಂತಹ ಅಂಶವು ಸಂವಿಧಾನದಲ್ಲಿ ಇಲ್ಲ.
3. ಪ್ರತ್ಯೇಕ ನಾಡಧ್ವಜವನ್ನು ಹೊಂದಲು ರಾಜ್ಯಗಳನ್ನು ನಿರ್ಬಂಧಿಸಿಲ್ಲ.

ಪರ ವಾದ :

1. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ರಾಷ್ಟ್ರ ನಮ್ಮದು ಹಾಗಾಗಿ ಪ್ರತ್ಯೇಕ ನಾಡಧ್ವಜ ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯಾಗುವುದಿಲ್ಲ.
2. ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗ ಕನ್ನಡಿಗರ ದೇಶಾಭಿಮಾನ, ಸಾಹಸ, ತ್ಯಾಗ ತಿಳಿಯುತ್ತದೆ.
3. ಒಕ್ಕೂಟ ವ್ಯವಸ್ಥೆಯನ್ನು ಹೊಂದಿರುವ ಅಮೇರಿಕಾ, ಆಸ್ಟ್ರೇಲಿಯಾ, ಮ್ಯಾನ್ಮಾರ್ ಮತ್ತು ಜರ್ಮನಿ ದೇಶಗಳಲ್ಲಿ ರಾಜ್ಯಗಳು ಪ್ರತ್ಯೇಕ ನಾಡಧ್ವಜ ಹೊಂದಲು ಅವಕಾಶವಿದೆ ಹಾಗಾಗಿ ಅದನ್ನು ನಮ್ಮಲ್ಲೂ ಅಳವಡಿಸಿಕೊಂಡರೆ ತಪ್ಪೇನು ಅಲ್ಲ.
4. ನಾಡ ಧ್ವಜ ನಾಡಧ್ವಜವೇ ವಿನಃ ರಾಷ್ಟ್ರಧ್ವಜವಲ್ಲ. ಒಂದು ವೇಳೆ ರಾಜ್ಯಕ್ಕೆ ರಚಿಸಲು ಅವಕಾಶ ನೀಡಿದರೆ ಅದು ರಾಷ್ಟ್ರಧ್ವಜದ ಕೆಳಗೆ ಹಾರಾಡಲಿದೆ.



UJWALA ACADEMY



(KAS/PSI/FDA/SDA/IBPS/SSC/RRB Exam Coaching Center)

5. ರಾಜಕೀಯ ಪಕ್ಷಗಳು, ಐ.ಪಿ.ಎಲ್ ತಂಡಗಳು ಫುಟ್‌ಬಾಲ್ ತಂಡಗಳು ಕಬಡ್ಡಿ ತಂಡಗಳ ಪ್ರತ್ಯೇಕ ಧ್ವಜವನ್ನು ಹೊಂದಿರಬೇಕಾದರೆ ಒಂದು ರಾಜ್ಯ ಪ್ರತ್ಯೇಕ ನಾಡಧ್ವಜ ಹೊಂದಿದರೆ ತಪ್ಪೇನು ಎಂಬುದು ಕೆಲವರವಾದ.
6. ಒಂದೇ ಭಾವದಡಿ ಕೆಲಸ ಮಾಡಿ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಅವಶ್ಯಕವಾಗಿದೆ.

ಪ್ರಾಂತೀಯತೆ ಸರ್ವತೋಮುಖವಾಗಿ ಪ್ರಬಲವಾಗಿದ್ದರೆ ಗಣರಾಜ್ಯವು ಪ್ರಬಲವಾಗಿರುತ್ತದೆ. ನಾಡಧ್ವಜ ವಿರೋಧಿಸುವರು ಸಂವಿಧಾನದ ಒಕ್ಕೂಟದ ಸೂಕ್ಷ್ಮ ಆಶಯಗಳನ್ನು ಅರ್ಥ ಮಾಡಿಕೊಳ್ಳಬೇಕು. ಏಕೆಂದರೆ ಅದು ಸಮಸ್ತ 6 ಕೋಟಿ ಕನ್ನಡಿಗರ ಭಾವನಾತ್ಮಕ ವಿಚಾರವಾಗಿದೆ. ನಾಡಧ್ವಜ ವಿವಾದಕ್ಕೆ ಎಡೆ ಮಾಡದಂತಿರಲಿ. ಸರ್ಕಾರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕೃತ "ನಾಡಧ್ವಜ"ವನ್ನು ಬಿ.ಎಮ್.ಶ್ರೀ ರವರ ಬಾವುಟ ಕವನದ ಸಂಕಲ್ಪದಂತೆ ಜಾರಿಗೆ ತರಲಿ.

ಬುದ್ಧಿ ಜೀವಿಗಳು, ಸಾಹಿತಿಗಳು, ಚಿಂತಕರು, ಸಲಹೆ ಮೇರೆಗೆ ತೀರ್ಮಾನಕ್ಕೆ ಬರುವುದು ಸೂಕ್ತ.

ಪ್ರಬಂಧ 21 : ಡಿಜಿಟಲ್ ಇಂಡಿಯಾ (POWER TO EMPOWER)

ಇಂದು ನಾವು ಅಂಗೈಯಲ್ಲಿ ಜಗತ್ತನ್ನು ಕಾಣುತ್ತಿದ್ದೇವೆ. ಇಡೀ ಜಗತ್ತೆ ಒಂದು ಚಿಕ್ಕ ಕುಟುಂಬ ಎನ್ನುವ ಮಟ್ಟಕ್ಕೆ ಮಾಹಿತಿ ತಂತ್ರಜ್ಞಾನ ತಂದು ನಿಲ್ಲಿಸಿದೆ. ಕ್ಷಣ ಮಾತ್ರದಲ್ಲೇ ಇಡೀ ಜಗತ್ತಿನ ಆಗು ಹೋಗುಗಳ ಮೇಲೆ ಒಮ್ಮೆ ಕಣ್ಣಾಯಿಸುವ ಮಟ್ಟಕ್ಕೆ ಬೆಳೆದಿದ್ದೇವೆ. ಇದಕ್ಕೆ ಕಾರಣ ಡಿಜಿಟಲ್ ವಿದ್ಯುನ್ಮಾನ ಕ್ಷೇತ್ರದಲ್ಲಿ ಉಂಟಾಗಿರುವ ಕ್ರಾಂತಿ.

ಯಾವುದೇ ಒಂದು ದೇಶದ ಸರ್ಕಾರವು ಹೊಸ ಯೋಜನೆಗಳನ್ನು ರೂಪಿಸುವಾಗ ಆಯಾ ಕಾಲಕ್ಕೆ ತಕ್ಕಂತೆ, ಅಂದಿನ ಅವಶ್ಯಕತೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಇದೇ ನಿಟ್ಟಿನಲ್ಲಿ ಭಾರತ ಸರ್ಕಾರವು ಜಾರಿಗೆ ತಂದಿರುವ ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಮತ್ತು ಸಾರ್ವಜನಿಕ ಆಡಳಿತ ಸುಧಾರಣೆಯಲ್ಲಿ ಗಮನಾರ್ಹ ಮತ್ತು ಗುಣಾತ್ಮಕ ಪರಿಣಾಮ ಬೀರಬಲ್ಲ ಯೋಜನೆ ಎಂದರೆ ಅದು ಡಿಜಿಟಲ್ ಇಂಡಿಯಾ ಆಗಿದೆ.

ಡಿಜಿಟಲ್ ಇಂಡಿಯಾ ಕಾರ್ಯಕ್ರಮವು ಭಾರತವನ್ನು ಶಕ್ತ ಹಾಗೂ ಸಶಕ್ತ ಮಾಹಿತಿ ಸಮಾಜ ಮತ್ತು ಜ್ಞಾನಾಧಾರಿತ ಆರ್ಥಿಕ ವ್ಯವಸ್ಥೆಯಾಗಿ ಪರಿವರ್ತಿಸುವ ಗುರಿಯುಳ್ಳ ಅಂತರ್ ಸಚಿವಾಲಯದ ಪ್ರಯತ್ನವಾಗಿದೆ. ಈ ಕಾರ್ಯಕ್ರಮವು ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಅನುಷ್ಠಾನಗೊಳಿಸಿದೆ. ಇದನ್ನು ಯಶಸ್ವಿಗೊಳಿಸಲು ಕೇಂದ್ರ ಸರ್ಕಾರ ಒಂದು ಲಕ್ಷಕೋಟಿ ರೂ.ಗಳನ್ನು ಮೀಸಲಿಟ್ಟಿದೆ. 20 ಆಗಸ್ಟ್ 2014 ರಂದು ಸಚಿವ ಸಂಪುಟ ಡಿಜಿಟಲ್ ಇಂಡಿಯಾ ಯೋಜನೆಗೆ ಅನುಮೋದನೆ ಸೂಚಿಸಿತ್ತು. 01 ಜುಲೈ 2015ರಂದು ಇಂದೋರ್‌ನ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಆಡಳಿತ ಪ್ರಕ್ರಿಯೆಯನ್ನು ಕ್ರಾಂತಿಕಾರಕವಾಗಿ ಮರು ವಿನ್ಯಾಸಗೊಳಿಸುವುದು ಹಾಗೂ ಡಿಜಿಟಲೈಸ್ ಮಾಡುವುದು, ವಿದ್ಯುನ್ಮಾನ